



ಉದಯ ರಶ್ಮಿ



ರಶ್ಮಿ

Udayarashmi Kannada Daily

ಜನವರ-ಜೀವನ

ಕನ್ನಡ ದಿನಪತ್ರಿಕೆ

ಸಂಪಾದಕ : ಇಂದುಶೇಖರ ಮಣೂರ

Editor: Indushekhara Manur

editor.udayarashmi@gmail.com

RNI NO: KARKAN/2023/86203

ಗುರುವಾರ, ಫೆಬ್ರವರಿ 29, 2024

ದೇಶ ವಿರೋಧಿ ಘೋಷಣೆ ಕೂಗಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಚುನಾಯಿತ ಸದಸ್ಯರು, ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಮಂದಗಿದ್ದ ಪ್ರಜಾಪ್ರಭುತ್ವದ ಕನ್ನಡಲೆಯೇ ಸರಿ. ಕಾಂಗ್ರೆಸ್ ಸರ್ಕಾರ ರಚಿಸಿದಾಗಲೆಲ್ಲ ಮತೀಯ ದೇಶ ವಿಭಜಕ ಶಕ್ತಿಗಳು ವಿಜೃಂಭಿಸಿವೆ.



ಅರುಣ ಶಹಾಪೂರ ವಿಧಾನಸಭಾಸದಸ್ಯರಾದ ಅರುಣ ಶಹಾಪೂರ

ಉಭಯ ಸದನಗಳಲ್ಲಿ ಗದ್ದಲ | ಕಲಾಪ ಮುಂದೂಡಿಕೆ | ಪಾಕ್ ಪರ ಘೋಷಣೆ ವಿವಾದ

ವಿಧಾನಮಂಡಲ ಅಧಿವೇಶನದಲ್ಲ ಭಾರಿ ಗದ್ದಲ-ಕೋಲಾಹಲ!

ಬೆಂಗಳೂರು: ಕಾಂಗ್ರೆಸ್ ರಾಜ್ಯಭಾರ ಸದಸ್ಯ ಸೈಯದ್ ನಾಸೀರ್ ಹುಸೇನ್ ಬೆಂಬಲಿಗರಿಂದ ವಿಧಾನಸೌಧ ಕಾರ್ಪೊರೇಷನ್ ಪ್ರಾಕಾರದ ಜಿಂದಾಬಾದ್ ಘೋಷಣೆ ಕುರಿತ ವಿವಾದ ರಾಜ್ಯ ವಿಧಾನಮಂಡಲ ಉಭಯ ಸದನಗಳಲ್ಲಿ ಬುಧವಾರ ಭಾರಿ ಗದ್ದಲ, ಕೋಲಾಹಲ ಉಂಟು ಮಾಡಿದ್ದರಿಂದ ಕಲಾಪವನ್ನು ಎರಡು ಬಾರಿ, ಕೊನೆಗೆ ನಾಳೆಗೆ ಮುಂದೂಡಲಾಯಿತು.

ಕೋಲಾಹಲ ಮುಂದುವರಿದಿದ್ದರಿಂದ ಉಭಯ ಸದನಗಳನ್ನು ದಿನದ ಮುಟ್ಟಿಗೆ ಮುಂದೂಡಲಾಯಿತು. ಇದಕ್ಕೂ ಮುನ್ನ ಕೆಲ ಶಾಸಕರು ವಿಧಾನಸೌಧ ಬಳಿ ಪ್ರತಿಭಟನೆ ನಡೆಸಲು ವಿಧಾನಸಭೆಯಿಂದ ಹೊರಗೆ ಬಂದರು.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಗೆ ಉತ್ತರ ನೀಡಬೇಕೆತ್ತು. ಆದರೆ ಅಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ವಾಳಿ ನಡೆಸಿದ ಬಿಜೆಪಿ ಸದಸ್ಯರು ವಿಧೇಯಕಗಳ ಪ್ರತಿಗಳನ್ನು ಹರಿದು ಸಭಾಧ್ಯಕ್ಷರ ಓಣಿಯಲ್ಲಿ ಎಸೆದರು. ಈ ಸಂದರ್ಭದಲ್ಲಿ ವಿಧಾನಸಭೆಯನ್ನೂ ಎರಡು ಬಾರಿ ಮುಂದೂಡಲಾಯಿತು.

ಪ್ರತಿಪಕ್ಷ ನಾಯಕ ಆರ್.ಅಶೋಕ ಮಾತನಾಡಿ, ವಿಧಾನಸೌಧ ಕೇವಲ ಪಾಕಿಸ್ತಾನ ಜಿಂದಾಬಾದ್ ಎಂದು ಪ್ರತಿನಿಧಿಸುತ್ತದೆ. ವಿಧಾನಸೌಧದೊಳಗೆ ಪೋಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅವರನ್ನು ಹೇಗೆ ಬಿಟ್ಟರು ಎಂದು ಕಿಡಿ ಕಾರಿದರು.

ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಾತನಾಡಿ, ಇಷ್ಟು ದಿನ ರಸ್ತೆಗಳಲ್ಲಿ ಘೋಷಣೆಗಳು ಕೇಳಿಬಂದವು, ಈಗ ಅದು ವಿಧಾನಸೌಧಕ್ಕೆ ಬಂದಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು.

ಘೋಷಣೆ ನಿಜವೆಂದು ಸಾಬೀತಾದರೆ, ಗಂಭೀರ ಕ್ರಮ ಕೈಗೊಳ್ಳಲಾಗುವುದು. ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದಕ್ಕೆ ಪೂರಕವಾಗಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ, ಹುಸೇನ್ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.



ಕಟ್ಟಡವಲ್ಲ, 7 ಕೋಟಿ ಕನ್ನಡಿಗರನ್ನು ಪಾಕಿಸ್ತಾನ ಜಿಂದಾಬಾದ್ ಎಂದು ಪ್ರತಿನಿಧಿಸುತ್ತದೆ. ವಿಧಾನಸೌಧದೊಳಗೆ ಘೋಷಣೆ ಕೂಗಿದವರ ವಿರುದ್ಧ



ಗದ್ದಲದ ನಡುವೆ ಕೆಲ ಮಸೂದೆಗಳನ್ನು ಅಂಗೀಕರಿಸಲಾಯಿತು. ಭೋಜನ ವಿರಾಮದ ನಂತರವೂ ಗದ್ದಲ.

ಉದಯರಶ್ಮಿ ನ್ಯೂಸ್ ದೇವರಹಿಪ್ಪರಗಿ: ದೇಶದಲ್ಲಿ ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಜಿಲ್ಲಾ

ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಜರುಗಿದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಾದ ಪತ್ರಿಕೆ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನು ಲೋಕಾರಂಭ ಚುನಾವಣೆಗೆ ಮುನ್ನ ಪ್ರತಿ ಮನೆಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದು.

ಸಿಂಧಿಗೆ ಕ್ಷೇತ್ರದ ಮಾಜಿಶಾಸಕ ಶರಣಪ್ಪ ಸುಣಗಾರ, ಕಾಂಗ್ರೆಸ್ ಜಿಲ್ಲಾ ಯೋಜನೆಗಳ ಕುರಿತು ಮಾತನಾಡಿದರು. ಪರಶುರಾಮ ದಿಂಡವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ದೇವರಹಿಪ್ಪರಗಿ ಹಾಗೂ ಹೂವಿನಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಶೀರ್ ಅಹ್ಮದ್ ಬೇಪಾರಿ, ಬಿ.ಎಸ್.ಪಾಟೀಲ (ಸಾಹಿಪಾಳೆ), ಹೂವಿನಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ರಮೇಶಾ ನದಾಫ್ ಹಾಗೂ ಮತಕ್ಷೇತ್ರದ ಪ್ರಮುಖ ನಾಯಕರುಗಳಾದ ಬಿ.ಎಸ್.ಪಾಟೀಲ (ಯಾಳಗಿ), ಸುಭಾಷ್ ಛಾಯಾಗೋಷ್ಠಿ ಪ್ರಭುಗೌಡ ಬಿ.ಎಲ್.(ಬಿ.ಬನೂರ), ಗೌರಮ್ಮ ಮುತ್ತಗಿ, ಸುಜಾತಾ ಕಳ್ಳಮನಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ

ನಿಂಗನಗೌಡ ಪಾಟೀಲ(ಯರನಾಳ) ಸೇರಿದಂತೆ ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾಯಿತ ಕಾಂಗ್ರೆಸ್ ಸದಸ್ಯರು ಹಾಗೂ ಮತಕ್ಷೇತ್ರದ ಪ್ರಮುಖ ನಾಯಕರ ಅನುಪಸ್ಥಿತಿ ಎದ್ದುಕಾಣುತ್ತಿತ್ತು. ಇದು ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನಲು ಮತ್ತೊಮ್ಮೆ ಸಾಕ್ಷಿಯಾಯಿತು. ಬೆಳಿಗ್ಗೆ 11 ಗಂಟೆಗೆ ಆರಂಭಗೊಳ್ಳಬೇಕಾಗಿದ್ದ ಸಭೆ 2 ಗಂಟೆಗಳ ಕಾಲ ವಿಳಂಬವಾಗಿ ಮಧ್ಯಾಹ್ನ 1.00 ಗಂಟೆಗೆ ಆರಂಭಗೊಂಡಿತು.

ವಚನ ಚಿಂತನ 311

ಪುರಸಭೆಗೆ ಲೋಕಾಯುಕ್ತ ಡಿವಿಷನ್ ದಿಫಿಟರ್ ಭೇಟಿ

ಉಪಾಧ್ಯಕ್ಷ ಸಂಗನಗೌಡ ಹರನಾಳ, ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಸರಿತಾ ನಾಯಕ್, ಮಡಿವಾಳಪ್ಪ ಬ್ಯಾಲಾಳಿ, ಜಹಾಂಗೀರ ಶಿರಸಗಿ ಗ್ಯಾರಂಟಿ

ಸಿಂಧಿಗೆ ಭಾರತದ ನೆಲೆದಲ್ಲಿ ಜನಿಸಿ ಇಲ್ಲಿ ಅನ್ನವನ್ನೊಂದು ಪಾಕಿಸ್ತಾನಕ್ಕೆ ಜೈ ಎನ್ನುವ ಹೇಡಿ ಸಂಸ್ಕೃತಿ ಮತ್ತು ಕಾಂಗ್ರೆಸ್ ಡಿಮುಖ ನೀತಿಯನ್ನು ಬಲವಾಗಿ ಖಂಡಿಸುತ್ತೇವೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಧಾರಿತ ರಾಜಕೀಯ ಮಾಡುವುದಿಲ್ಲ ಎಂದು ಹೇಳುವ ಶಾಸಕರು ನಿನ್ನ ನಡೆದ ಘಟನೆಯನ್ನು ಖಂಡಿಸಬೇಕಾಗಿತ್ತು. ಆದರೆ ಅದನ್ನು ಒಂದು ಧರ್ಮದ ಓಲೈಕೆಗಾಗಿ ದೇಶ ದ್ರೋಹವನ್ನು ಖಂಡಿಸದೆ ಇರುವುದು ಕೂಡ ದೇಶ ದ್ರೋಹವೇ ಸರಿ. ಕ್ಷೇತ್ರದ ಅಭಿವೃದ್ಧಿಗಾಗಿ ರೂ.125ಕೋಟಿ ಅನುದಾನ ಮಂಜೂರು ಮಾಡಿದ್ದೇನೆ ಎಂದು ಹೇಳುವ ಶಾಸಕರು ಅದರ ಕುರಿತಾಗಿ ಒಂದಾದರೂ ದಾಖಲೆ ಒದಗಿಸಿ. ಅದನ್ನು ಬಿಟ್ಟು ಹಳೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ್ದು ಹೊಸ ಬಾಟಲಿಯಲ್ಲಿ ಹಳೆಯ ಮದ್ದು ಎನ್ನುವಂತಾಗಿದೆ ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ಯುವಕಾಂಗ್ರೆಸ್ ಜಂಟಿಕಾರ್ಯದರ್ಶಿ ಸಂತೋಷ ದೊಡಮನಿ, ಅಶೋಕ ಚಲವಾದಿ, ಸಿ.ಎಸ್ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ

ಬಾಗವಾನ(ಹುಣಶ್ಯಾಳ), ರಮೇಶ ಗುಬ್ಬೇವಾಡ, ಹುಯೋಗಿ ತಳ್ಳಳ್ಳಿ, ಪ್ರೋ.ಯಂಕಂಚಿ, ಲಾಳೇಮಶಾಕ್ ರೂಗಿ, ದಾವುಲಸಾಬ್ ನಾಯ್ಕೋಡಿ, ವಿಠಲ ದೇಗಿನಾಳ, ಪ್ರಕಾಶ ಗುಡಿಮನಿ, ಪಟ್ಟಣ ಪಂಚಾಯಿತಿ ನಾಮನಿರ್ದೇಶಿತ ಸದಸ್ಯರಾದ ರಾಜು ಮೆಟಗಾರ, ಸುನೀಲ ಕನಮಡಿ, ಹುಸೇನ ಕೊಕ್ಕಟನೂರ, ಸುನಂದಾ ಸೊನ್ನಳ್ಳಿ, ರಾವುತಮಾಸ್ತರ ತಳಕೇರಿ, ಬಸವರಾಜ ಇಂಗಳಗಿ ಸೇರಿದಂತೆ ವಿವಿಧ ಗ್ರಾಮಗಳ ಕಾರ್ಯಕರ್ತರು ಇದ್ದರು.

ರಾಜಿ ಸೂಚಿ ಜ್ಞಾನವು ಸೋತಾಗ ಗುಣ ಗೆಲ್ಲುತ್ತದೆಂಬ ವಾತವ್ಯ. ಗುಣ ಸೋತಾದರೆ ಬದುಕು ಸತ್ತೇ ಹೋಗುತ್ತದೆ. ಬದುಕಿನ ಆತ್ಮದೊಲವೇ ಗುಣ. ಈ ಆತ್ಮದೊಲವಿನಿಂದಲೇ ಬದುಕೋಣ.

ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಅಲಗೂರ ಹೇಳಿದರು. ಪಟ್ಟಣದಲ್ಲಿ ಬುಧವಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆ ಪೂರ್ವದಲ್ಲಿ ನುಡಿದಂತೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದು ಅನುಷ್ಠಾನಗೊಳಿಸಿದ್ದಾರೆ.

ಪುರಸಭೆಗೆ ಲೋಕಾಯುಕ್ತ ಡಿವಿಷನ್ ದಿಫಿಟರ್ ಭೇಟಿ ಉಪಾಧ್ಯಕ್ಷ ಸಂಗನಗೌಡ ಹರನಾಳ, ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಸರಿತಾ ನಾಯಕ್, ಮಡಿವಾಳಪ್ಪ ಬ್ಯಾಲಾಳಿ, ಜಹಾಂಗೀರ ಶಿರಸಗಿ ಗ್ಯಾರಂಟಿ

ಉದಯರಶ್ಮಿ ನ್ಯೂಸ್ ಸಿಂಧಿಗೆ ಭಾರತದ ನೆಲೆದಲ್ಲಿ ಜನಿಸಿ ಇಲ್ಲಿ ಅನ್ನವನ್ನೊಂದು ಪಾಕಿಸ್ತಾನಕ್ಕೆ ಜೈ ಎನ್ನುವ ಹೇಡಿ ಸಂಸ್ಕೃತಿ ಮತ್ತು ಕಾಂಗ್ರೆಸ್ ಡಿಮುಖ ನೀತಿಯನ್ನು ಬಲವಾಗಿ ಖಂಡಿಸುತ್ತೇವೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಧಾರಿತ ರಾಜಕೀಯ ಮಾಡುವುದಿಲ್ಲ ಎಂದು ಹೇಳುವ ಶಾಸಕರು ನಿನ್ನ ನಡೆದ ಘಟನೆಯನ್ನು ಖಂಡಿಸಬೇಕಾಗಿತ್ತು. ಆದರೆ ಅದನ್ನು ಒಂದು ಧರ್ಮದ ಓಲೈಕೆಗಾಗಿ ದೇಶ ದ್ರೋಹವನ್ನು ಖಂಡಿಸದೆ ಇರುವುದು ಕೂಡ ದೇಶ ದ್ರೋಹವೇ ಸರಿ. ಕ್ಷೇತ್ರದ ಅಭಿವೃದ್ಧಿಗಾಗಿ ರೂ.125ಕೋಟಿ ಅನುದಾನ ಮಂಜೂರು ಮಾಡಿದ್ದೇನೆ ಎಂದು ಹೇಳುವ ಶಾಸಕರು ಅದರ ಕುರಿತಾಗಿ ಒಂದಾದರೂ ದಾಖಲೆ ಒದಗಿಸಿ. ಅದನ್ನು ಬಿಟ್ಟು ಹಳೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ್ದು ಹೊಸ ಬಾಟಲಿಯಲ್ಲಿ ಹಳೆಯ ಮದ್ದು ಎನ್ನುವಂತಾಗಿದೆ ಎಂದು ಹೇಳಿದರು.

ಜನಾಂಗದವರೇ ಆಗಿದ್ದರೂ ಅವರನ್ನು ಬದಲಾಯಿಸಿದ್ದು ದಲಿತ ವಿರೋಧಿ ನೀತಿ ಅಲ್ಲವೇ ಎಂದು ಕಿಡಿ ಕಾರಿದರು.

ಪ್ರಕೃತಿಯಲ್ಲಾಗುವ ಬದಲಾವಣೆಗಳನ್ನು 12ನೇ ಶತಮಾನದಲ್ಲಿಯೇ ವಚನಕಾರರು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದರು ಎಂಬುದಕ್ಕೆ ಈ ವಚನ ಸಾಕ್ಷಿಯಾಗಿದೆ. ಸೂರ್ಯನ ಶಾಖಕ್ಕೆ ಅವಿಯಾದ ನೀರು ಮೋಡ ರೂಪದಲ್ಲಿ ಪರಿವರ್ತನೆ ಹೊಂದುತ್ತದೆ. ಮತ್ತೆ ಮೋಡ ಮಳೆಯಾಗಿ ಭೂಮಿಗೆ ಇಳಿಯುವಾಗ ಅನೇಕಲ್ಲುಗಳು ನೀರಾಗಿ ಪರಿವರ್ತನೆ ಹೊಂದುತ್ತದೆ. ಈ ಘಟನೆಯನ್ನು ಅನುಭಾವದ ನೆಲೆಗೆ ಬಳಸಿಕೊಂಡಿದ್ದಾರೆ. "ವಾರಿ ವಾಯುವಿನ ಸಂಗದಿಂದ ಕಲ್ಪಾದ ಮತ್ತೆ ನೋಡ ನೋಡ ಕರಗಲೇತಕ್ಕೆ ?" ಎಂದು ವಸ್ತುವಿನ ಮೇಲೆ ದೃಷ್ಟಿ ಹರಿಸಿದಾಗ ವಸ್ತುವು ದೃಷ್ಟಿಯ ಮೂಲಕ ಮನದ ಸ್ವರಣೆಯಲ್ಲಿ ದಾಖಲಾಗುತ್ತದೆ ಹಾಗೆ ಮನದಲ್ಲಿ ಮೂಡಿದ ಅರಿವು ಮತ್ತೆ ಮರೆತು ಹೋಗುವುದು ಅಷ್ಟು ಸುಲಭವಲ್ಲ. "ವಸ್ತುವಿನ ಚಿತ್ರ ವೇದಿಸಿದ ಮತ್ತೆ ಅರಿವು ಮರೆದನೆಂಬುದು ಅದೇತಕ್ಕೆ ?" ನೀರು ಅನೇಕಲೆ ಆಗಿ ಮತ್ತೆ ನೀರಾಗುವುದು, ಚಿತ್ರದೊಳಗೆ ಬಂದ ವಸ್ತು ಮರೆತುಹೋಗುವುದು ಇವು ಶಾಶ್ವತವಲ್ಲದ ಕಾರ್ಯಗಳಾದರೆ, ಸ್ವಾತಿಮುತ್ತಿನ ಮಳೆನೀರು ಚಿಪ್ಪಿನಲ್ಲಿ ಬಿದ್ದಾಗ ಮುಟ್ಟಾಗುತ್ತದೆ. ಅದು ಮತ್ತೆ ನೀರಾಗದು ಈ ಸ್ಥಿತಿಯಂತೆ ದೇವರ ನೈಜಅರಿವು ಮೂಡಿದಮನ ಅದನ್ನು ಎಂದಿಗೂ ಮರೆಂಬಾರದು ಎಂದಿದ್ದಾರೆ.

ಉದಯರಶ್ಮಿ ನ್ಯೂಸ್ ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಬುಧವಾರ ಲೋಕಾಯುಕ್ತ ಡಿವಿಷನ್ ಸುರೇಶ ರೆಡ್ಡಿ ಎಂ ಎಸ್ ನೇತೃತ್ವದ ಅಧಿಕಾರಿಗಳ ತಂಡ ದಿಫಿಟರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕಾರ್ಯಾಲಯದ ಸ್ವಚ್ಛತೆ, ಇಲಾಖಾ ಕಡತಗಳು ಸೇರಿದಂತೆ ಕಛೇರಿಯ ಪ್ರತಿಯೊಂದು ಕೊಠಡಿಗಳು ಮಾತ್ರವಲ್ಲದೇ ಮಹಡಿಯನ್ನೂ ಸಹ ಖುದ್ದು ಡಿವಿಷನ್ ಅವರೇ ಜಾಡಾಡಿದರು. ಕೆಲವು ಕೊಠಡಿಗಳಲ್ಲಿ ಕಡತಗಳ ಮೇಲೆ ಧೂಳು ಬಿದ್ದಿರುವುದು, ವಿಲೇವಾರಿಯಾಗದ ಪಿರೋಪಕರಣಗಳು, ಟ್ಯೂಬ್ ಲೈಟ್‌ಗಳು, ಹಳೆಯ ಕಡತಗಳನ್ನು ಶೇಖರಿಸಿಟ್ಟು ಕೊಠಡಿಯಲ್ಲಿ ಸ್ವಚ್ಛತೆ ಇಲ್ಲದ್ದನ್ನು ಕಂಡು ಪಟ್ಟಣವನ್ನು ಶುಚಿಯಾಗಿ ಇಡಬೇಕಾದ ಕಾರ್ಯಾಲಯದಲ್ಲಿಯೇ ಒಗಾದರೆ ಹೇಗೆ ಎಂದು ಪುರಸಭೆಯ ಅಡಳಿತಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮಾತನಾಡಿದ ಅವರು ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಕೆಲವು ಕೊಠಡಿಗಳಲ್ಲಿ ಕಡತಗಳ ಮೇಲೆ ಧೂಳು ಬಿದ್ದಿರುವುದು, ವಿಲೇವಾರಿಯಾಗದ ಪಿರೋಪಕರಣಗಳು, ಟ್ಯೂಬ್ ಲೈಟ್‌ಗಳು, ಹಳೆಯ ಕಡತಗಳನ್ನು ಶೇಖರಿಸಿಟ್ಟು ಕೊಠಡಿಯಲ್ಲಿ ಸ್ವಚ್ಛತೆ ಇಲ್ಲದ್ದನ್ನು ಕಂಡು ಪಟ್ಟಣವನ್ನು ಶುಚಿಯಾಗಿ ಇಡಬೇಕಾದ ಕಾರ್ಯಾಲಯದಲ್ಲಿಯೇ ಒಗಾದರೆ ಹೇಗೆ ಎಂದು ಪುರಸಭೆಯ ಅಡಳಿತಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸೂಚಿಸಿದ್ದೇವೆ. ಮೂರು ತಿಂಗಳಿಗಿಂತ ಹೆಚ್ಚಿನ ಅವಧಿಯಾದರೂ ವಿಲೆಯಾಗದ ಕಡತ ನಿರ್ವಹಣೆ ಮಾಡಲೇ ಸೂಕ್ತ ಕ್ರಮಕ್ಕಾಗಿ ಪತ್ರ ಬರೆಯುವುದಾಗಿ ತಿಳಿಸಿದರು.

ಈ ವೇಳೆ ಸಿಖಖ ಆನಂದ ಡೋಣಿ ಮತ್ತು ಆನಂದ ಟಿಕ್ಕಣ್ಣರ, ಸಿಬ್ಬಂದಿಗಳಾದ ಸಂತೋಷ್ ಅಮರಬೇಡ, ಶಂಕರ ಕಟಿ, ಆನಂದ ಪಡಶೆಟ್ಟಿ, ಶ್ರೀಶೈಲ ಬಳಗಾನೂರ, ಸಂತೋಷ್ ಚಿವ್ವಾಣ, ವಾಸೀಮ ಅಕ್ಬರಕೋಟಿ ಇದ್ದರು.

ಜನನ ಪ್ರಮಾಣ ಪತ್ರ ಕೋರಿ ಆಗಮಿಸಿದ ಸಾರ್ವಜನಿಕರೊಬ್ಬರಿಗೆ ಕೆಲವೇ ಸಮಯದಲ್ಲಿ ಜನನ ಪ್ರಮಾಣ ಪತ್ರ ದಾಖಲೆ ಒದಗಿಸುವಂತೆ ಕ್ರಮ ಕೈಗೊಂಡು ಜನನ ಪ್ರಮಾಣ ಪತ್ರಕ್ಕೆ ಅಲೆಯುವ ಆಗತ್ಯವಿಲ್ಲ ಎಂಬ ಸಂದೇಶವನ್ನು ಲೋಕಾಯುಕ್ತ ಡಿವಿಷನ್ ಸುರೇಶ ರೆಡ್ಡಿ ಅವರು ಸಾರ್ವಜನಿಕರಿಗೆ ನೀಡಿದರು.

ರುದ್ರೇಶ ಕಿತ್ತೂರ, ಮುದ್ದೇಬಿಹಾಳ

ಈ ವೇಳೆ ಸುದ್ದಿಗಾರರೊಂದಿಗೆ

ಅಳವಡಿಸುವಂತೆ

ಅಳವಡಿಸುವಂತೆ

ಅಳವಡಿಸುವಂತೆ

ಅಳವಡಿಸುವಂತೆ

ಅಳವಡಿಸುವಂತೆ

ನಾಸಿರ ಹುಸೇನ್ ಸದಸ್ಯತ್ವ ಅನುರ್ಜಿತಗೊಳಿಸಿ :ಜೋಶಿ

ಉದಯರಶ್ಮಿ ನ್ಯೂಸ್
ವಿಜಯಪುರ: ಪಾಕ್ ಪರ ಘೋಷಣೆ ಕೂಗಿದ ತಮ್ಮ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳಿ ಎಂದು ಹೇಳುವುದನ್ನು ಬಿಟ್ಟು ಈ ವಿದ್ಯಮಾನದ ಕುರಿತು ಪ್ರಶ್ನೆ ಮಾಡಿದ ಪತ್ರಕರ್ತರ ಮೇಲೆ ಹರಿಹಾಯ್ತಿಯ ರಾಜ್ಯ ಸಭಾ ಸದಸ್ಯ ನಾಸಿರ ಹುಸೇನ್ ಅವರ ಸದಸ್ಯತ್ವವನ್ನು ಅನುರ್ಜಿತಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಒತ್ತಾಯಿಸಿದ್ದಾರೆ.



ಈ ಕುರಿತು ಬುಧವಾರ ಪ್ರತಿಪಾ ಹೇಳಿಕೆ ನೀಡಿರುವ ಅವರು, ಪಾಕ್ ಪರ ಘೋಷಣೆ ಮೊಳಗಿರುವುದೇ ದೊಡ್ಡ ದುರಂತ. ಇದನ್ನು ಖಂಡಿಸಬೇಕಾದ ಸಂಸದರು ಮಾಧ್ಯಮಗಳ ಮೇಲೆ ಏಕವಚನ ಪದ ಪ್ರಯೋಗಿಸಿ ನಿಂದಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದೊಡ್ಡ ಅಪಮಾನ. ಕೂಡಲೇ ಅವರು ದೇಶದಜನತೆ ಹಾಗೂ ಮಾಧ್ಯಮ ವರ್ಗದ ಕ್ರಮ ಕೋರಬೇಕು. ಈ ರೀತಿ ಒಬ್ಬ ಸಂಸದ ಬೇಜವಾಬ್ದಾರಿಯಿಂದ ವರ್ತನೆ ಮಾಡಿರುವುದು ಖಂಡನೀಯ. ಕೂಡಲೇ ಅವರನ್ನು ರಾಜ್ಯ ಸಭಾ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಶ್ರೀಗುರು ಆರಾಧನಾ ಸಂಭ್ರಮದ ರಥೋತ್ಸವ



ಉದಯರಶ್ಮಿ ನ್ಯೂಸ್
ಬಸವನ ಬಾಗೇವಾಡಿ: ಆರಾಧನಾ ಮಹಾರಾಜ ಕೀರ್ತಿ... ಎನ್ನುವ ಮುಗಿಲು ಮುಟ್ಟುವ ಜಯಘೋಷದೊಂದಿಗೆ ಭಕ್ತರೊಳಗೆ ಸಮೃದ್ಧಿಯಲ್ಲಿ ತಾಲ್ಲೂಕಿನ ಸುಕ್ಷೇತ್ರ ಆರಾಧನಾ ಐಕ್ಯತೆ ಆರಾಧನಾ ನಂದಿಹಾಳದ ಬ್ರಹ್ಮಸ್ವರೂಪಿ ಶ್ರೀಗುರು ಆರಾಧನಾ 42ನೇ ಜಾತ್ರಾ ಮಹೋತ್ಸವ ನಿಮ್ಮಿತ್ರ ರಥೋತ್ಸವ ಭಾರತ ಹುಣ್ಣಿಮೆಯ ದ್ವಿತೀಯ ದಿನವಾದ ಸೋಮವಾರ ಸಂಜೆ ವಿಜಯಭಕ್ತಿಯಿಂದ ಜರುಗಿತು.

ಜಾತ್ರಾ ದಿನದಂದು ಶ್ರೀಗುರು ಆರಾಧನಾ ಐಕ್ಯ ಮಂಟಪಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಅಭಿಷೇಕದ ನಂತರ ಕಳಸವನ್ನು ಹಂಗಳಿಯಿಂದ ಕಳಸದೊಂದಿಗೆ ಗಂಗಾಸುಧಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿ ದೊಳಗಿನ ಮೇಳದೊಂದಿಗೆ ಗ್ರಾಮದ ತುಂಬೆಲ್ಲಾ ಪಲ್ಲಕ್ಕಿ ಹಾಗೂ ಮಹಿಳೆಯರಿಂದ ಕುಂಭ ಮೆರವಣಿಗೆ ನಡೆಸಿ ಆರಾಧನಾ ಸಾಧನಗೃಹದ ಕೊಠಡಿಗಾಗಿ ಸಾಗಿಸಿ ಶ್ರೀಮಂತಕ್ಕೆ ಅಗಮಿಸಿತು.

ಗ್ರಾಮದ ಗುರುನಗೃಹ ಪಾಟೀಲ, ಬಸಯ್ಯ ಹಿರೇಮಠ, ರಾಮನಗೃಹ ಹಳ್ಳಿ, ಕೆಂಚು ವಾದಿಯವರ ಮೇಲೆ ಕ್ರಮ ಕೈಗೊಳ್ಳಿ ಎಂದು ಹೇಳುವುದನ್ನು ಬಿಟ್ಟು ಈ ವಿದ್ಯಮಾನದ ಕುರಿತು ಪ್ರಶ್ನೆ ಮಾಡಿದ ಪತ್ರಕರ್ತರ ಮೇಲೆ ಹರಿಹಾಯ್ತಿಯ ರಾಜ್ಯ ಸಭಾ ಸದಸ್ಯ ನಾಸಿರ ಹುಸೇನ್ ಅವರ ಸದಸ್ಯತ್ವವನ್ನು ಅನುರ್ಜಿತಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಒತ್ತಾಯಿಸಿದ್ದಾರೆ.

ಫೆ.29ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉದಯರಶ್ಮಿ ನ್ಯೂಸ್
ವಿಜಯಪುರ: ಕೆಪಿಟಿಸಿಎಲ್ ಮೂಲಕ 110/11 ಕೆವಿ ತೊರವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಈ ವಿದ್ಯುತ್ ವಿತರಣಾ ಕೇಂದ್ರದ ಹೊರಡುವ ಎಲ್ಲ 11ಕೆವಿ ಮಾರ್ಗಗಳಲ್ಲಿ ಫೆ.29ರ ಬೆಳಿಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಟಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದಯರಶ್ಮಿ ನ್ಯೂಸ್



ಪಡಚಣೆ: ಪಟ್ಟಣದ ಸಂಗಮೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದ ಹತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯ ಉಚಿತ ಶಿಕ್ಷಣ ನೀಡಲಿದೆ ಎಂದು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷತಾಧಿಕಾರಿ ಡಾ. ಎಸ್.ಎಸ್. ಚೋರಗಿ ಹೇಳಿದರು.

ಅಪರಿಚಿತ ಶವ ಪತ್ತೆ: ವಾರಸುದಾರರ ಪತ್ತೆಗೆ ಮನವಿ



ಉದಯರಶ್ಮಿ ನ್ಯೂಸ್
ವಿಜಯಪುರ: ವಿಜಯಪುರ ರೇಲ್ವೆ ಪೊಲೀಸ್ ಠಾಣೆಯಲ್ಲಿ ಅಂದಾಜು 50 ರಿಂದ 55 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಯಾದ ವ್ಯಕ್ತಿಯ ವಾರಸುದಾರರ ಪತ್ತೆಗೆ ರೇಲ್ವೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ತೋಟಗಾರಿಕೆ ತರಬೇತಿ: ಅರ್ಜಿ ಅಹ್ವಾನ

ಉದಯರಶ್ಮಿ ನ್ಯೂಸ್
ವಿಜಯಪುರ: 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ 10 ತಿಂಗಳುಗಳ ಕಾಲ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ರೈತರ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿಜಯಪುರ ಜಿಲ್ಲೆಯಿಂದ ಒಟ್ಟು 17 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿಯ ಹಿಡಕಲ್ ಡ್ಯಾಂ ತೋಟಗಾರಿಕೆ ಇಲಾಖೆಯಲ್ಲಿ ತರಬೇತಿ ನೀಡಲಾಗುತ್ತದೆ.

ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ :ಡಾ.ಪ್ರಭುಗೌಡ



ವಿದ್ಯಾರ್ಥಿಗಳಿಗೆ ನೀವು ಪಾಲಕರು ಯಾವುದೇ ಸ್ಥಿರವಾದ ಅಸ್ತಿತ್ವವನ್ನು ಮಾಡಬೇಕು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ಉತ್ತಮ ಪ್ರಜ್ಞೆಗಳನ್ನಾಗಿ ಮಾಡಿದರೆ ಅವರೇ ಮಕ್ಕಳ ಪಾಲನಾ ದೊಡ್ಡ ಆಸ್ತಿ ಎಂದರು.

ಉದಯರಶ್ಮಿ ನ್ಯೂಸ್

ವಿದ್ಯಾರ್ಥಿಗಳಿಗೆ ನೀವು ಪಾಲಕರು ಯಾವುದೇ ಸ್ಥಿರವಾದ ಅಸ್ತಿತ್ವವನ್ನು ಮಾಡಬೇಕು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ಉತ್ತಮ ಪ್ರಜ್ಞೆಗಳನ್ನಾಗಿ ಮಾಡಿದರೆ ಅವರೇ ಮಕ್ಕಳ ಪಾಲನಾ ದೊಡ್ಡ ಆಸ್ತಿ ಎಂದರು.

'ರಾಜ್ಯಸಭಾಕ ಹೋರಾಟ ಜಾರಿ ಸಾರಿ ಯಾಕ?'

ಉದಯರಶ್ಮಿ ದಿನಪತ್ರಿಕೆ
'ರ'ಡ್ಡಿನನ್ನ ನಿಂದರಿಸಿ ಕೆಡವಿದರೋ ತಮ್ಮಾ?' ಕೇಳಿದ ಕಾಕಾ ಗುಡುಮಾಡಿದರು
'ಏನವಾ ಕಾಕಾ ಯಾವಾಗ ಬಂದಿ? ನೋಡ್ಲೆ ಇಲ್ಲವಾ?' ಅಂದ ಗುಡುಮಾಡಿದರು
'ನಾ ಪೋಟಿಂಗ್ ಮುಗಿದ ಮ್ಯಾಕ ಬಂದ' ಅಂದ ಕಾಕಾ

ಇದ್ದಂಗೆ' ಅಂದ ಗುಡುಮಾಡಿದರು
'ಏ ಹಂಗಲ್ಲೋ ಕಾಳ್ಯಾ ಅದು...ಅಂತ ಏನೋ ಸುಧಾರಿಸ್ಸಿ ಹೋದ ರಬಡ್ಯಾ
'ಯಾಕ ಹೋಗಬಾರದಿತ್ತೇನು?' ಅಂದ ಕಾಕಾ
'ನಿಂಗ ಅಲ್ಲಿ ಒಳಾಕ ಬಿಟ್ಟೇನು?' ಅಂದ ಶೌರಿ
'ಏ ಅಲ್ಲಿ ಬರೇ ಎಂಎಲ್-ಎಯವರು ಪೋಟಿ ಹಾಕುತಿತ್ತು ನೀ ಯಾಕ ಅಲ್ಲಿ ಹೋಗಿದ್ದಿ?' ಅಂದ ಕಾಳ್ಯಾ
'ಅಲ್ಲಾ ಕಾಳ್ಯಾ ಸೈತ ಈ ವಿಷಯದಾಗ ತಿಳಿತ್ತೆನಿಂಗ ತಿಳೇನಿಲ್ಲಾ?' ಅಂದ ರಬಡ್ಯಾ
'ಅಂದ ನಿನ್ನ ಮಾತಿನ ಅಥರ್-ಫರೇ ಏನಲೇ ರಬಡ್ಯಾ?' ಅಂತ ಒಮ್ಮಿತ್ತೇ ರಾಂಗ್ ಅದ ಕಾಳ್ಯಾ
'ಏ ಹಂಗಲ್ಲ ತಗಿ ಅದು, ಕಾಳ್ಯಾ ಅಂದ ಏನಂತ ತಿಳಿದಿ? ಅಂವಾ ನ್ಯೂಜ್ ಚಾನೆಲ್

ಅನಿಸಿದ್ದು' ಅಂತ ವ್ಯಂಗವಾಗಿ ನಕ್ಕ ಗುಡುಮಾಡಿದರು
'ಏ ಹೈನಾ ಬಾತೆ? ಏನಾ ಕ್ಯಾ?' ಅಂತ ಕೇಳ್ತ ಬಾಶಾ
'ಏ ಅದು ಮೊದ್ದ ಭಾಂಡೆಗೆ ಒಂದೇ ಹೆಸರ ಫೈನಲ್ ಆಗಿ-ತ್ತ, ಮತ್ತ ಈ ದೋಸ್ತಿ ಟೈಪ್ ಮಾಡ್ಲೇಕಲ್ಲಾ? ಅದ್ಲೆ ಶಾಸ್ತ್ರಾಂಗ ತಲೆ ತುಂಬಿ ಟಿಕ್ಟರ ಕೊಡ್ಲೇಕು ಬಂಡೆ ಅ್ಯಂಡ್ ಕಂಪನಿಗಂತ್ ಹೋಂಟಾ ರಣಧೀರ ಕಂಠೀರವ, ಆಗ ಎಸ್ಸಿನ್ ಆ್ಯಂಡ್ ಶಿವಾ ಹರೋ ಹರ ಮಾಡಿದ್ದು' ಅಂತ ದೀರ್ಘ ಉಸಿರು ಬಿಟ್ಟ ಕಾಳ್ಯಾ
'ಎಸ್ಸಿಎಸ್ ಮದ್ದ ಬಾಂಬೆ ಕ್ಯಾಂಡಿಡೇಟ್ ಈಗ ಕೇಳಾನಾ?' ಅಂದ ಶೌರಿ
'ಶಿವಾ ಅಂತೂ ಆ ರೋಡಿಗೆ ಹಾಯ್ಲಿಲ್ಲಾ ನಾಟೀಬೆಲ್' ಅಂ-

ದಳು ರಾಶಿ
'ಅಬಬ ಅಂದ ಯಾರ್ಯಾರು ಬಂದ್ರು ಆರ್ಸಿ?' ಕೇಳಿದ ಗುಂಡ್ಯಾ
'ಅದೇ ಮ್ಯಾಗಿನ ಕ್ಯಾಂಡಿಡೇಟು ವರಾಕಲ್, ನಾಸೀರನೇನ, ಚಂದ್ರಶೇಖರ ಮತ್ತ ನಾರಾಯಣಾ' ಅಂತ ವರದಿ ಒಪ್ಪಿಸಿದ ಶೌರಿ
'ಕುಪೇಂದ್ರ ಕೋಟಿ ಕೋಟಿ ಕುಳ ಇದ್ದೂ ಬಂಡೆ ಟಗರು ಎಲ್ಲಾ ಇಂಡಿಪೆಂಡೆಂಟ್ ಒಳ್ಳೆ ಹಾಕ್ಯೊಂಡು ಮಾರಮ್ಮನ ಜಾತ್ರಿ ಮಾಡಿದ್ದು' ಅಂತ ನಕ್ಕ ಕಾಳ್ಯಾ
'ಅದೇ ಅತ್ತೆಗೊಂದ ಕಾಲ ಸೋಸಿಗೊಂದ ಕಾಲ' ನಕ್ಕಳು ರಾಣಿ
'ಹ್ಯಾಂಗ್?'
'ಅದೇ ಅವಾಗ್ಗೆ ಇವರ್ನಲ್ಲಾ ಬಾಂಬೆಕ್ ಕರ್ನಾಟಕ ಹೋಗಿ ಅಲ್ಲಿ ಹೋಟೆಲ್ ಮುಂದ ಹೋಗಿ ಬಂಡೆ ತಲೆ ಚಚ್ಚಿಕೊಂಡಿದ್ದು ನಾಟೀಬೆಲ್ ಆಗಿತ್ತ, ಈಗ ಅದೇ ಸೋಮವಿಲ್ಲದ ಶೇಖರ ಆ್ಯಂಡ್ ಶಿವ ಇಲ್ಲದ ರಾಮ ಔಟ್ ಆಫ್ ಸಿಲೇಬಸ್ ಆದ್ದೂ ದೋಸ್ತಿಗೆ' ಅಂತಂದಳು ರಾಣಿ
'ಅಂತೂ ಮುಯ್ಯಿಗೆ ಮುಯ್ಯಿ ತೀರಿಸ್ಕೊಂಡಂಗಾತು' ಅಂದ ಕಾಕಾ
'ಈಗ ವಿಪ್ ಇತ್ತಲಾ ಇವ್ವ ಸಾಸಕಗಿ ಹೊಕ್ಕೋ ಹ್ಯಾಂಗ್?' ಕೇಳ್ತ ರಬಡ್ಯಾ
'ಅದಕ್ಕೆಲ್ಲ ಬಂಡೆ ಯವಸ್ವಾ ಮಾಡಿರತ್ತೇಳು' ಅಂದ ಶೌರಿ
'ಮತ್ತ ಪಾರ್ಟಿ ಕೊಡಿಸ್ತಿ ಆರ್ಸಿ ಬಂದದಕ್ಕೆ' ಅಂದ ಕೆಬಕ್ಯಾ
'ಏ ಇದ ಯಾವ್ವ ಗಿರಾಕಿಲೇ ತಮ್ಮಾ?' ಅಂದ ಕಾಕಾ
'ಏ ಕಾಕಾ, ಇಂವಾ ನಮ್ಮ ಗುತ್ಯಮ್ಮಳಂಕಲ್ ಪೈಕಿ ಮನ್ನಿ ಊರಿಗೆ ಬಂದೆ' ಅಂದಳು ರಾಶಿ
'ಏನಲೇ ಬಂದ ಬಂದವನ ಪಾರ್ಟಿನೇ ಕೇಳ್ತೆ? ಕ್ಯಾ ಬಾ?' ಅಂದ ಬಾಶಾ
'ಏ ಇಂವಾ ಗಣಿಧಣಿ ಟೈಪ್ ಆದಾನು, ಅದ್ಲೆ ಎಕಡಿ ಸಿಗ್ಗಿತ್ತಿ ಆ ಕಡಿ ಜಮಾಸ್ಕಿತಿ' ಅಂದ ಕಾಳ್ಯಾ
'ಅಂವಾ ನಾಸೀರ ಗೆದಿಯೂನ ಪಾಕಿಗೆ ಜೈ ಅಂದಾನಂತಲಾ?' ಅಂದಳು ರಾಶಿ
'ಅಮ್ಮ ಹಿಡದ ಗುಡುಮತೇವಿ ಅಂದಾರ ಹೋಂ ಮಿನಿಸ್ತು' ಅಂದ ಬಾಶಾ
'ಅಂತಾ ದೇಶ ನಿಭವಾನಿಗ್ಗೆ ಒಯ್ಯು ಅರಬ್ಬಿ ಸಮುದ್ರದಾಗ ಬಿಜಾಕಬೇಕು ನೋಡು' ಅಂದ ಶೌರಿ
'ಹೌದು ಇಂಥಾ ದೇದೋಗ್ಗೆ ಗಡಿಪಾರ ಕರೇ ತೋ ಅಚ್ಚಾ ಹೋತಾ' ಅಂದ ಬಾಶಾ
'ಶಬ್ದಾತ್ ನಿನ್ನ ದೇಶಪ್ರೇಮ ಮೆಚ್ಚಿದ್ದೊಡು' ಅಂದ ಕಾಕಾ
'ಪೆಹಲಾ ಹಮಾರಾ ದೇಶ,

ಪಾರಿಶೋಷಕ ವಿತರಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಗೀತೆಗಳ ಮನರಂಜನೆಯ ಕಾರ್ಯಕ್ರಮಗಳು ಜರುಗಿದವು.
ಸಂಸ್ಥೆಯ ಕಾರ್ಯದರ್ಶಿ ಸಂತೋಷ ಸಾವಳಗಿ, ಶಂಕರಗೌಡ ಪಾಟೀಲ, ಸಂಗಮೇಶ ಪಾಟೀಲ, ಪ್ರವೀಣ ಕುಲಕರ್ಣಿ, ಶಶಿಕಾಂತ, ಸಜೀನ ಸಾವಳಗಿ, ಸಿಬ್ಬಂದಿ ಭಾಗ್ಯಶ್ರೀ ಹಂಚಾಟಿ, ಪವಿತ್ರಾ ಹಳಮನಿ, ಪೂಜಾ ಹಿರೇಮಠ ಸೇರಿದಂತೆ ಮಕ್ಕಳು, ಪಾಲಕರು ಇದ್ದರು.



ಶ್ರೀನಿವಾಸ ಜಾಲವಾದಿ, ಸುರಪುರ



ಮತಪಟ್ಟಿಗೆ ಮತಪಟ್ಟಿಗೆ

ಇಂಡಿ: ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮ ಮಕ್ಕಳು ಸಂಸ್ಕಾರವಂತರಾಗಬೇಕು :ಗುರುಲಿಂಗ ಶ್ರೀ



ಉದಯರಶ್ಮಿ ನ್ಯೂಸ್

ಇಂಡಿ: ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷಿಯಾದ ಮೊಟ್ಟ ಮೊದಲ ವಿಜ್ಞಾನಿ ಭಾರತೀಯ ಸರ್.ಸಿ.ವಿ.ರಾಮನ್. ಇದು ಭಾರತೀಯರಿಗೆ ಹೆಮ್ಮೆಯ ವಿಷಯ ಎಂದು ಪ್ರಾಧ್ಯಾಪಕ ಶ್ರೀ ಬಿರಾದಾರ ಹೇಳಿದರು.

ಅವರು ಬುಧವಾರ ಇಂಡಿ ಪಟ್ಟಣದ ಜಿ.ಆರ್. ಗಾಂಧಿ ಕಲಾ ಮಹಾ ವಿದ್ಯಾಲಯದ ಸಭಾ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪನ್ಯಾಸ ನೀಡಿದರು.

ರಾಮನ್ ಅವರು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಮುಂದೆ ಇಂಡಿಯನ್ ಇನ್ಸ್ಟಿಟ್ಯೂಟ್

ಆಫ್ ಸೈನ್ಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ವಿಜ್ಞಾನಿ ಸರ್.ಸಿ.ವಿ.ರಾಮನ್ ಅವರು ಬೆಳಕಿನ ಚದುರುವಿಕೆಯ ಪರಿಣಾಮಗಳನ್ನು 1928 ರಲ್ಲಿ ಪ್ರಕಟಿಸಿದ್ದು, ಅದಕ್ಕಾಗಿ ಪ್ರತಿವರ್ಷ ಫೆಬ್ರವರಿ 28 ರಂದು ದೇಶದಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಿಸಲಾಗುತ್ತದೆ. ಹಾಗಾಗಿ ಇಂದು ದೇಶದ ಉನ್ನತಿಗಾಗಿ ವಿಜ್ಞಾನಿಗಳು ನೀಡಿರುವ ಕೊಡುಗೆಗಳನ್ನು ಗುರುತಿಸುವ ಮತ್ತು ಸ್ಮರಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ವಿದ್ಯಾರ್ಥಿ ಆಕಾಶ ಜಾಲಗೇರಿ ಮಾತನಾಡಿದರು. ಪ್ರಾಚಾರ್ಯ ಡಾ. ಎಸ್.ಬಿ.ಜಾಧವ ಅಧ್ಯಕ್ಷತೆ ವಹಿಸಿದ್ದರು.

ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫೆ.29ರಂದು ಅಲಮಟ್ಟಿ-ನಿಡಗುಂದಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಉದಯರಶ್ಮಿ ನ್ಯೂಸ್

ವಿಜಯಪುರ: ಜಿಲ್ಲೆಯ ನಿಡಗುಂದಿ 110ಕೆಫ್ಠಿ ಉಪಕೇಂದ್ರದಲ್ಲಿ 10 ಎಂಎವಿ ಪರಿವರ್ತಕ ಬದಲಾಯಿಸಿ 20 ಎಂಎವಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಾಗೂ ತ್ರೈಮಾಸಿಕ ದುರಸ್ತಿ ಕಾಮಗಾರಿಯನ್ನು ಫೆ.29ರಂದು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ಉಪ ಕೇಂದ್ರಗಳಿಂದ ಸರಬರಾಜಾಗುವ

ಕೃಷಿ ನೀರಾವರಿ ವಾರ್ಗಗಳು, ನಿಡಗುಂದಿ ಪಟ್ಟಣ, ಅಲಮಟ್ಟಿ ಹಾಗೂ ಬಸವನಬಾಗೇವಾಡಿ, ಇಂಗಳೇಶ್ವರ ಬಹುಪುಳಿ ಕುಡಿಯುವ ನೀರಿನ ಘಟಕಗಳಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಅಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಿಲ್ಲದಿದ್ದು, ಸಾರ್ವಜನಿಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸಾಂ

33ಕೆಫ್ಠಿ ಮಾರ್ಗಗಳೂ ಹಾಗೂ 11ಕೆಫ್ಠಿ ನಿರಂತರ ಜ್ಯೋತಿ ಮಾರ್ಗಗಳು, ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಲಕ್ಷೀ ಬಸನೋಡೆ ನಿರೂಪಿಸಿದರು. ಉಪನ್ಯಾಸಕಿ ಶ್ರೀ ಪಾಟೀಲ ಪ್ರಾರ್ಥನಾ ಗೀತೆ ಹಾಡಿದರು. ಪ್ರೀಯಂಕಾ ಶಿರಶ್ಯಾಡ ಸ್ವಾಗತಿಸಿದರು. ಪ್ರಶಾಂತ ಹಿರೇಮಠ ವಂದಿಸಿದರು.

ಉದಯರಶ್ಮಿ ನ್ಯೂಸ್
ಇಂಡಿ: ನಮ್ಮ ಸಂಸ್ಥೆಯಲ್ಲಿ ಹಣ-ಕಾಕು ಶಿಕ್ಷಣ ನೀಡುತ್ತಿಲ್ಲ. ಬದಲಾಗಿ ಮಕ್ಕಳು ಸಂಸ್ಕಾರವಂತರಾಗಿ ದೇಶದ ಹೆಮ್ಮೆಯ ಪ್ರಜೆಗಳಾಗಲಿ ಎಂಬ ಸದುದ್ದೇಶದಿಂದ ಶಿಕ್ಷಣ ನೀಡಲಾಗುತ್ತಿದೆ ಎಂದು ನೂರಂದೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೋರಟಗಿ ವಿರಕ್ತ ಮಠದ ಗುರುಲಿಂಗ ಮಹಾಸ್ವಾಮೀಜಿ ತಿಳಿಸಿದರು.

ಅವರು ಇತ್ತೀಚೆಗೆ ಪಟ್ಟಣದ ನೂರಂದೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪುಟ್ಟ ಸಿದ್ಧಲಿಂಗ ಸ್ವಾಮೀಜಿ ಪ್ರೌಢಶಾಲೆಯ 19 ನೇ ವಾರ್ಷಿಕ ಸ್ನೇಹ ಸಮ್ಮೇಳನದ ಸಾನಿಡ್ಯ ವಹಿಸಿ ಅತಿರ್ವಚನ ನೀಡಿದರು.

ನಾವು ಮಠಾಧೀಶರು ನಮಗೆ ಮಕ್ಕಳಿಲ್ಲ. ಹೀಗಾಗಿ ನಿಮ್ಮಲ್ಲಿ ಮಕ್ಕಳು ನಮ್ಮ ಮಕ್ಕಳಂತೆ ತಿಳಿದು ಶಿಕ್ಷಣ ನೀಡುತ್ತಿದ್ದೇವೆ. ಈ ಶಿಕ್ಷಣ ಸಂಸ್ಥೆಯ ಏಳೆ ನಿಮ್ಮ ಕೈಯಲ್ಲಿದ್ದು ಪಾಲಕರು



ಸಂಸ್ಥೆಯ ಬಗ್ಗೆ ಕಾಳಜಿ ವಹಿಸಬೇಕೆಂದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಚಾರ್ಯ ಶೈಲಜಾ ಬಿರಾದಾರ ಉದ್ಘಾಟಿಸಿದರು. ಸಾನಿಡ್ಯವನ್ನು ಹಿರೇಬೇವನೂರದ

ದಯಾನಂದ ಹಿರೇಮಠ, ಅಧ್ಯಕ್ಷತೆಯನ್ನು ಎಂ.ಎಸ್. ಹಿರೇಮಠ ವಹಿಸಿದ್ದರು. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಕ್ಕಳ ನೃತ್ಯ, ಭಾಷಣ ನೋಡುಗರ ಕಣ್ಮನ ಸೆಳೆಯಿತು.

ವೇದಿಕೆಯಲ್ಲಿ ಪತ್ರಕರ್ತ ಉಮೇಶ ಬಳಬಟ್ಟೆ, ಬಸಯ್ಯ ಮಠ, ಎಸ್.ಕೆ. ಬಡಿಗೇರ, ಎಸ್.ಎ. ಇನಾಮದಾರ, ಟಿ.ಹೆಚ್. ಮೋಹನ್, ಆನಂದ ಹಿರೇಮಠ ಸೇರಿದಂತೆ ಇನ್ನಿತರರು ಇದ್ದರು.

ಹೆಸಾಂ ಕ್ಯಾಶ್ ಕೌಂಟರ್ ಆರಂಭಕ್ಕೆ ಸಾರ್ವಜನಿಕರ ಆಗ್ರಹ | ಮಾಸಿಕ ರೂ.45-50 ಲಕ್ಷ ಬಿಲ್ ಸಂಗ್ರಹ ಕಟ್ಟಡ ನಿರ್ಮಿಸಿ 4 ವರ್ಷಗಳಾದರೂ ಕಾರ್ಯಾರಂಭವಿಲ್ಲ!

ಉದಯರಶ್ಮಿ ನ್ಯೂಸ್

- ಶಿವಾನಂದ ಮ.ಸಜ್ಜನ

ಕಲಕೇರಿ: ನೂತನ ತಾಳಿಕೋಟಿ ತಾಲೂಕಿನ ಕಲಕೇರಿಯು ಸುಮಾರು 20 ಸಾವಿರ ಜನಸಂಖ್ಯೆ ಹೊಂದಿದೆ. ಸ್ಥಳೀಯ ಹೆಸಾಂ ಶಾಖೆಯು 18 ಹಳ್ಳಿಗಳ ಕೇಂದ್ರವಾಗಿದೆ, ಇಲ್ಲಿ ಪ್ರತಿ ತಿಂಗಳು ರೂ.45-50 ಲಕ್ಷಗಳ ಬಿಲ್ ಹಣ ಸಂಗ್ರಹವಾಗುತ್ತಿದ್ದು, ವಿಜಯಪುರ ಜಿಲ್ಲೆಯ ಕೊನೆ ಹಳ್ಳಿಗಳಲ್ಲಿ ಒಂದಾಗಿರುವ ಈ ಗ್ರಾಮದಲ್ಲಿ ಸುಮಾರು 4 ವರ್ಷಗಳ ಹಿಂದೆ ಕ್ಯಾಶ್ ಕೌಂಟರ್ ನೂತನ ಕಟ್ಟಡ ಕಟ್ಟಲಾಗಿದ್ದು, ಇಲ್ಲಿಯವರೆಗೂ ಪ್ರಾರಂಭವಾಗದೇ ನೆನೆಗುದಿಗೆ ಬಿದ್ದಿದೆ.

ಈ ಕುರಿತು ಅನೇಕ ಬಾರಿ ಸ್ಥಳೀಯ ಹೋರಾಟಗಾರರು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಅದು ಪ್ರಯೋಜನವಾಗಿಲ್ಲ. ಇಲ್ಲಿಯ ರೈತರು ಹಾಗೂ ಗ್ರಾಹಕ-



ರಿಗೆ ಯಾವುದೇ ಸಮಸ್ಯೆಯಾದರೆ ದೂರದ ಕೋರವಾರದ ಕಂದಾಯ ಶಾಖೆಗೆ ಹೋಗಿ ದೂರು ಸಲ್ಲಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕಲಕೇರಿ ಹಾಗೂ ಸುತ್ತಲಿನ 18 ಹಳ್ಳಿಗಳಿಂದ ಸುಮಾರು 40-50ಕಿ.ಮೀ ದೂರದಿಂದ ಕೋರವಾರಕ್ಕೆ ಹೋಗಿ ಬರಲು ಸಮಯಕ್ಕೆ ಸರಿಯಾದ

ಕಲಕೇರಿಯಲ್ಲಿ ಕ್ಯಾಶ್ ಕೌಂಟರ್ ಪ್ರಾರಂಭವಾದರೆ ಅನುಕೂಲವಾಗುತ್ತದೆ ಎನ್ನುತ್ತಿದ್ದಾರೆ. ಕಲಕೇರಿ ಶಾಖಾ ವ್ಯಾಪ್ತಿಗೆ ಸಂಬಂಧಪಟ್ಟಂತಹ ಕಲಕೇರಿ, ಅಸ್ತಿ, ಬೆಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ತಾಳಿಕೋಟಿ ತಾಲೂಕಿನ ಅಧೀನದಲ್ಲಿ ಬರುತ್ತವೆ. ಇಲ್ಲಿಯ ಜನಸಾಮಾನ್ಯರು ಪ್ರತಿನಿತ್ಯ ತಮ್ಮ ವ್ಯಾಪಾರ ಪರಿವಾಟಗಳಿಗೆ

ವಾಹನದ ವ್ಯವಸ್ಥೆ ಇರದೇ ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಗ್ರಾಹಕರು

ತಾಳಿಕೋಟಿಗೆ ಹೋಗಿ ಬರುತ್ತಾರೆ ಆದರೆ ವಿದ್ಯುತ್ ಇಲಾಖೆಯ ಸಮಸ್ಯೆ

“ಸ್ಥಳೀಯವಾಗಿ ವಿವಿಧ ಬೇಡಿಕೆಗಳಿಗೆ ಆಗಬೇಕು ಮನವಿ ಮಾಡಿದ ಪ್ರತಿ ಸಂದರ್ಭದಲ್ಲಿ ಅನೇಕ ಬಾರಿ ಕೆ.ಇ.ಬಿ. ಯು ಕ್ಯಾಶ್ ಕೌಂಟರ್ ಪ್ರಾರಂಭಿಸುವಂತೆ ಆಗಬೇಕಾಗಿತ್ತು. ಆದರೆ ಸಂಬಂಧಿಸಿದ ಅಧಿಕಾರಿಗಳು ತಲೆ ಕೆಡಿಸಿಕೊಳ್ಳದೇ ಇರುವುದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎಂದು ಕಾಣುತ್ತಿದೆ. ಆದ್ದರಿಂದ ಕೂಡಲೇ ಕ್ಯಾಶ್ ಕೌಂಟರ್ ಪ್ರಾರಂಭಿಸಬೇಕು ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು.”

- ಸಂಗಮೇಶ ಸಗರ, ರೈತಸಂಘದ ಜಿಲ್ಲಾ ಅಧ್ಯಕ್ಷರು

“ಕ್ಯಾಶ್ ಕೌಂಟರ್ ಪ್ರಾರಂಭಿಸಬೇಕೆಂಬುದು ಬಹುದಿನದ ಬೇಡಿಕೆಯಾಗಿದ್ದು, ಇದರಿಂದ ಸುತ್ತಮುತ್ತಲಿನ 18 ಹಳ್ಳಿಗಳ ಗ್ರಾಹಕರಿಗೆ ಅನುಕೂಲವಾಗುತ್ತದೆ. ಆದ್ದರಿಂದ ನಾವೂ ಕೂಡಾ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರುವೆವೆ.”

- ಶಂಕರಗೌಡ ಬಿರಾದಾರ, ಶಾಖಾಧಿಕಾರಿ, ಕಲಕೇರಿ

“ಕೂಡಲೇ ಕಲಕೇರಿಯಲ್ಲಿ ಕ್ಯಾಶ್ ಕೌಂಟರ್‌ನ್ನು ಪ್ರಾರಂಭಿಸಬೇಕು. ಇದರಿಂದ ಸಾಕಷ್ಟು ಜನಕ್ಕೆ ಅನುಕೂಲವಾಗಲಿದೆ. ಕೋರವಾರಕ್ಕೆ ಕಲಕೇರಿಯಲ್ಲಿ ಹೆಚ್ಚಿನ ಬಿಲ್ ಸಂಗ್ರಹವಾಗುತ್ತಿದ್ದು, ಗ್ರಾಹಕರು ಹೆಚ್ಚಿರುವ ಇಲ್ಲಿ ಕ್ಯಾಶ್ ಕೌಂಟರ್ ಪ್ರಾರಂಭವಾದರೆ ನಿತ್ಯದ ಅಲೆದಾಟ ತಪ್ಪಿಸಿದಂತಾಗುತ್ತದೆ.”

- ಸುಧಾಕರ ಅಡಕಿ, ಗ್ರಾ.ಪಂ ಸದಸ್ಯರು, ಕಲಕೇರಿ

ಉಂಟಾದರೆ ದೇವರಹಿಪ್ಪರಿಗೆ ಉಪ ಕಲಕೇರಿ ಶಾಖೆಯನ್ನು ತಾಳಿಕೋಟಿ ವಿಭಾಗಕ್ಕೆ ಹೋಗಿ ಬರಬೇಕಾದ ಉಪವಿಭಾಗಕ್ಕೆ ಸೇರಿಸಬೇಕೆಂಬುದು ಅನಿವಾರ್ಯತೆ ಇದೆ. ಆದಕಾರಣ ಗ್ರಾಮಸ್ಥರ ಬೇಡಿಕೆಯಾಗಿದೆ.

ಹೋದ ವರ್ಷದಂತೆ ಪರೀಕ್ಷೆ ಸಮಯದಲ್ಲಿ ಕೊನೆ ಗಳಿಗಯಲ್ಲಿ ಒತ್ತಡದ ಓದನ್ನು ಈ ವರ್ಷ ಮುಂದುವರಿಸುವುದು ಬೇಡ ಅಂತ ದಿನಾಲೂ ಅಂದುಕೊಳ್ಳಿ. ಇವತ್ತಿನಿಂದ ಅಭ್ಯಾಸ ಪ್ರಾರಂಭಿಸಬೇಕು, ಗುರುಗಳು ಹೇಳಿದಂತೆ ಅಂದದಿನ ಅಭ್ಯಾಸ ಮಾಡಬೇಕೆಂತಾನೂ ಅಂದುಕೊಳ್ಳಿ. ಅಪ್ಪ ಅಪ್ಪನ ಒತ್ತಾಯಕ್ಕೆ ಶಾಲೆಯಲ್ಲಿ ಕೊಟ್ಟ ಮನೆಗಲಸ ಅನಿವಾರ್ಯವೆಂಬಂತೆ ಮುಗಿಸಿ. ಟಿವಿ ಮೊಬೈಲ್‌ನೋಳಿಗೆ ಸಿಕ್ಕಿ ಹಾಕಿಕೊಂಡು ಸಮಯ ಸರಿದಿದ್ದೇ

ಈಗಾಗಲೇ ಅಭ್ಯಾಸ ಮುಂದೂಡುವ ಕೆಟ್ಟ ಚಟ ಬೇರೂರಿಕೊಂಡಿದೆ. ಇದ-

ವ್ಯಕ್ತಿತ್ವ ವಿಕಸನ ಮಾಲೆ..

ಗಂಭೀರ ಓದಿಗೆ ತೊಡಗಿಸಿಕೊಳ್ಳುವುದು ಹೇಗೆ?

ರಿಂದ ತಪ್ಪಿಸಿಕೊಳ್ಳುವುದು ಸುಲಭದ ಮಾತಲ್ಲ. ಹಾಗಂತ ಅಸಾಧ್ಯವಾದುದೇನೂ ಅಲ್ಲ. ಚಿಂಚಲ ಮನಸ್ಸನ್ನು ಹದಗೊಳಿಸಿ ಅಭ್ಯಾಸದ ಲಯಕ್ಕೆ ಹೊಂದಿಸಿದರೆ ಖಂಡಿತ ಸಾಧ್ಯ. ಮನಸ್ಸು ಯಾಕೋ ಅಂದಿನಂತಿಲ್ಲ ಎಂಬ ನೆಪ ಹೇಳಿ ಗಂಭೀರ ಓದಿಗೆ ನಾಳೆ ಭೇಟಿಯಾಗುವೆವೆಂದು ಬೈ ಬೈ ಹೇಳಬೇಡಿ. ಅದೇನೇ ಆಗಲಿ ನನಗೆ ಬೇಕಾದ ವಸ್ತು ಅಪ್ಪ ಕೊಡಿಸಲೇ ಬೇಕು ಎಂದು ಹಟ ಒಡಿಯುತ್ತೀರಲ್ಲ, ಹಾಗೆಯೇ ಅಭ್ಯಾಸ ಇಂದೇ ಆರಂಭಿಸುತ್ತೇನೆ ಎಂದು ಗಟ್ಟಿಯಾಗಿ ನಿರ್ಧರಿಸಿ. ಹಿಂದಿನ ದಿನದವರೆಗೂ ಸಮಯ ವ್ಯರ್ಥವಾಗಿ ಕಳೆಯುತ್ತಿದ್ದ ಎಲ್ಲ ಚಟುವಟಿಕೆಗಳಿಗೆ ಮರಳಲು ಮನಸ್ಸು ಹಾತೊರೆಯುತ್ತದೆ. ಹೊಸ ಚಟುವಟಿಕೆಗೆ ಹೊಂದಿಕೊಳ್ಳಲು ಮನಸ್ಸು ತಕರಾರು ತೆಗೆಯುವುದು ಖಚಿತ. ಅದನ್ನು ಓಲೈಸುವುದು ತುಸು ಕಠಿಣವೂ ಎನ್ನಿಸುವುದು. ಆದರೂ ಅಭ್ಯಾಸ ಮುಂದೂಡುವುದರಿಂದ ಆಗುವ ಹಾನಿಗಳನ್ನು ಮನಸ್ಸಿಗೆ ತಿಳಿ ಹೇಳಿ. ಆಗ ಚುರುಕುಗೊಂಡ ಮನಸ್ಸು ನಿಮ್ಮ ಓದಿಗೆ ಸಾವಕಾಶವಾಗಿ ಸಾಫ್ತ ತನ್ನ ಅತ್ತೀಯ ಗೆಳೆಯ ಶಶಿ ಜೊತೆ ಹಂಚಿಕೊಳ್ಳುತ್ತಾನೆ. ನನ್ನ ಪರಿಸ್ಥಿತಿಯೇನೂ ಬೇರೆ ಇಲ್ಲ ಎನ್ನುವುದು ಶಶಿಯ ಉತ್ತರ. ಇವು ಕೇವಲ ರಾಜು ಮತ್ತು ಶಶಿಯ ಮಾತುಗಳಲ್ಲ ತಮ್ಮಲ್ಲಿ ಅನೇಕ ವಿದ್ಯಾರ್ಥಿಗಳು ಆರಂಭದ ತೊಂದರೆ ಅನುಭವಿಸುತ್ತಿದ್ದೀರಿ ಅಲ್ಲವೇ? ಗಂಭೀರ ಓದನ್ನು ಮುಂದೂಡುತ್ತಿದ್ದೀರಿ ಅಲ್ಲವೇ? ನಿಮ್ಮನ್ನು ನೀವು ಗಂಭೀರ ಓದಿಗೆ ತೊಡಗಿಸಿಕೊಳ್ಳುವುದು ಹೇಗೆ? ಎಂದು ಯೋಚಿಸುತ್ತಿದ್ದೀರಲ್ಲವೇ? ಇದಕ್ಕೆ ಪರಿಹಾರ ಬೇಕೆಂದೇ? ಹಾಗಾದರೆ ಮುಂದಕ್ಕೆ ಓಡಿ.

ಓದಬೇಕಾದ ವಿಷಯಗಳು ಎಷ್ಟು? ಯಾವ ವಿಷಯಗಳು ನಿನಗೆ ಇಷ್ಟ? ಯಾವ ವಿಷಯಗಳು ಕಷ್ಟ? ಎಂಬುದನ್ನು ತಿಳಿದುಕೊಳ್ಳಲು ಬ್ರಹ್ಮ ವಿದ್ಯೆ ಏನೂ ಬೇಕಿಲ್ಲ. ಕಷ್ಟದ ವಿಷಯಗಳನ್ನು ನಿಮ್ಮದಾಗಿಸಿಕೊಳ್ಳಲು ಅಧಿಕ ಪ್ರಮಾಣದಲ್ಲಿ ಪ್ರಯತ್ನಿಸಬೇಕಾಗುತ್ತದೆ. ಹೀಗಾಗಿ ವೇಳಾ ಪಟ್ಟಿಯಲ್ಲಿ ಆ ವಿಷಯಗಳಿಗೆ

ಶಿಷ್ಟ ಬದ್ಧ ಓದಿಗೆ ಹೊಂದಿಕೊಳ್ಳುವಂತೆ ಪ್ರೇರೇಪಿಸುತ್ತದೆ. ಸ್ವಯಂ ಪ್ರೇರಣೆ ಇರಲಿ ನಿಗದಿ ಪಡಿಸಿಕೊಂಡ ವೇಳಾ ಪಟ್ಟಿಯನ್ನು ಅನುಸರಿಸುವುದು ನನ್ನಿಂದಾಗದು ಎಂದು ಹಿಂದೇಟು ಹಾಕಬೇಡಿ. ನಾನು ಮನಸ್ಸು ಮಾಡಿದರೆ ಅದೇನು ದೊಡ್ಡ ವಿಷಯವಲ್ಲ. ನಾನು

ಕುರಿತು ಗೊಂದಲವಿದ್ದರೆ ಗುರುಗಳನ್ನು ಹೆತ್ತವರನ್ನು ಇಲ್ಲವೇ ಸೀನಿರ್ಮಗಳನ್ನು ಕೇಳಿ ತಿಳಿದುಕೊಳ್ಳಿ. ಟಿಪ್ಪಣಿಯಿಂದ ಅಧ್ಯಾಯದ ಸೂಕ್ಷ್ಮ ಅಂಶಗಳ ಕುರಿತು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ನೀವು ಸಮರ್ಥರಾಗುತ್ತೀರಿ. ಅಲ್ಲದೇ ಹೆಚ್ಚು ಅಂಕದ ಪ್ರಶ್ನೆಗಳಿಗೆ ಸಮಿಸ್ತರ ರೂಪದಲ್ಲಿ ಬರೆಯಲು ಸಹಕಾರಿಯಾಗುತ್ತದೆ.

ಯೋಜನೆಯನ್ನು ಪ್ರಕರಪಡಿಸಿ ಮುಂಬರುವ ಕಿರು ಪರೀಕ್ಷೆಯಲ್ಲಿ ಮಧ್ಯವರ್ಧಿ ಇಲ್ಲವೇ ಪೂರ್ವ ಸಿದ್ಧತೆಯ ಪರೀಕ್ಷೆಗಳಲ್ಲಿ ಇಂಥ ವಿಷಯದಲ್ಲಿ ಇಷ್ಟು ಅಂಕಗಳನ್ನು ತೆಗೆದೇ ತೀರುತ್ತೇನೆ ಎಂದು ನಿಮ್ಮ ಆಪ್ತ ಗೆಳೆಯ/ತಿಯರ ಮುಂದೆ ಇಲ್ಲವೇ ಸಹೋದರರ ಮುಂದೆ ನಿಮ್ಮ ಯೋಜನೆಯನ್ನು ಪ್ರಚುರಪಡಿಸಿ. ಹೀಗೆ ಹೇಳುವುದರಿಂದ ನಿಮ್ಮ ಮಾತನ್ನು ಸಾಧಿಸಿ ತೋರಿಸುವುದರ ಉಪಯುಕ್ತ ಒತ್ತಡ ಒಳಗಿನಿಂದ ನಿರ್ಮಾಣವಾಗಿ ನಿಮ್ಮನ್ನು ಚೆನ್ನಾಗಿ ಓದುವಂತೆ ಪ್ರೇರೇಪಿಸುತ್ತದೆ.

ಸ್ಥಳ ಸೂಕ್ತವಾಗಿರಲಿ ನೀವು ಓದಿಗೆ ಆಯ್ಕೆ ಮಾಡಿಕೊಳ್ಳುವ ಸ್ಥಳ ಗಾಳಿ ಬೆಳಕಿನಿಂದ ಕೂಡಿರಲಿ. ಜೊತೆಗೆ ಮನಸ್ಸನ್ನು ಸೆಳೆಯುವ ಟಿವಿ ರೇಡಿಯೋ ಸದ್ದು ಇರದಿರಲಿ. ಮನೆ ಮಂದಿ ಮೇಲಿಂದ ಮೇಲೆ ಅಡ್ಡಾಡುವ ಸ್ಥಳ ಆಗದಿರಲಿ. ಯಾವುದೇ ತೊಂದರೆ ಇರದಂಥ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಿ. ಮನೆಯಲ್ಲಿ ಓದುವ ಕೋಣೆ ಇದ್ದರೆ 'ತೊಂದರೆ ಕೊಡಬೇಡಿ' ಎನ್ನುವ ಫಲಕ ತೂಗು ಹಾಕಿ ಬಾಗಿಲು ಮುಂದೆ ಮಾಡಿಕೊಂಡು ಓದಿರಿ. ದಿನವೂ ನಿಗದಿತ ಸಮಯಕ್ಕೆ ಓದಿ ಇದರಿಂದ ನಿಮ್ಮ ಗೆಳೆಯರು ಮತ್ತು ಮನೆಯವರು ನಿಮಗೆ ತೊಂದರೆ ಕೊಡುವ ಸಂದರ್ಭಗಳು ಕಡಿಮೆ ಆಗುತ್ತವೆ. ಏಕಾಗ್ರತೆಯಿಂದ ಓದಿನಲ್ಲಿ



ಹೆಚ್ಚಿನ ಸಮಯ ಒದಗಿಸಿ. ಇಷ್ಟದ ವಿಷಯಗಳಿಗೆ ಕಡಿಮೆ ಸಮಯ ನೀಡಿ. ವೇಳಾಪಟ್ಟಿ ಇರದಿದ್ದರೂ ನಾನು ಓದ್ಬಿ ಬಿಡು ಎಂಬ ಉದಾಸೀನತೆ ತೋರಬೇಡಿ. ವೇಳಾಪಟ್ಟಿಯು ನಿಮ್ಮ ಗಂಭೀರ ಓದಿಗೆ ದಿಕ್ಕೂಚಿ ಇದ್ದಂತೆ ನಿಮ್ಮನ್ನು

ವೇಳಾಪಟ್ಟಿಯಂತೆ ಗಂಭೀರ ಓದಿಗೆ ತೊಡಗಿಸಿಕೊಳ್ಳಿ. ಬಲ್ಲೆ ಎಂದು ನಿಮಗೆ ನೀವೇ ಪ್ರೇರೇಪಿಸಿಕೊಳ್ಳಿ. ಸ್ವಯಂ ಪ್ರೇರಣೆ ಸಖತ್ ಕೆಲಸ ಮಾಡುತ್ತದೆ. ನಿಮ್ಮಲ್ಲಿ ಓದಿನ ಬಗ್ಗೆ ಹೊಸ ಆಸಕ್ತಿಯನ್ನು ಹುಟ್ಟಿಸುತ್ತದೆ. ಅದೇ ಕಾರಣಕ್ಕೆ ಸ್ವಯಂ ಪ್ರೇರಣೆ ಒತ್ತಾಯ ಮಾಡಿ ಓದಲು ಪ್ರೇರೇಪಿಸುವ ಹೆತ್ತವರ ಗುರುಗಳ ಪ್ರೇರಣೆಗಳಿಗಿಂತ ಹೆಚ್ಚು ಶಕ್ತಿಯುತವಾದುದು. ಛಲದಿಂದ ಪ್ರಾರಂಭಿಸಿದರೆ ಮನಸ್ಸು ಮುಗ್ಧ ಮಗುವಿನಂತೆ ಸರಾಗವಾಗಿ ನಿಮ್ಮ ಓದಿಗೆ ಪೂರಕವಾಗಿ ನಿಲ್ಲುತ್ತದೆ. ಸ್ವಯಂ ಪ್ರೇರಣೆಗೆ ಸೂರ್ತಿ ನೀಡುವಂಥ ಭಾಷಣ ಇಲ್ಲವೇ ಸಾಧಕರ ವಿಡಿಯೋಗಳನ್ನು ವೀಕ್ಷಿಸಿ.

ಟಿಪ್ಪಣಿ ಮಾಡಿಕೊಳ್ಳಿ ಪಾಠದ ಹಿಂದಿನ ಪ್ರಶ್ನೆಗಳಿಗೆ ಮಾತ್ರ ಉತ್ತರಗಳನ್ನು ಬಾಯಿ ಪಾಠ ಮಾಡಲು ಮುಂದಾಗಬೇಡಿ. ನಿಮ್ಮದೇ ಆದ



ತೊಡಗಿಸಿಕೊಳ್ಳಲು ಸಾಧ್ಯವಾಗುವುದು. ಇವು ಅಡೆ ತಡೆಗಳಲ್ಲ ನಿರ್ದೇಶನ ನೀಡಿ ಹಸಿವು ವ್ಯಾಯಾಮಗಳು ಗಂಭೀರ ಓದಿಗೆ ಅಡೆ ತಡೆಗಳು ಎಂದು ತಿಳಿಯುವ ವಿದ್ಯಾರ್ಥಿಗಳು ಆಹಾರ ಸೇವಿಸಿದರೆ ನಿರ್ದೇಶನ ಬರುವುದು ಎಂದು ಊಟವನ್ನು ತಪ್ಪಿಸುತ್ತಾರೆ. ನಿರ್ದಯಿಲ್ಲದೇ ಓದಲು ಯತ್ನಿಸುತ್ತಾರೆ. ವ್ಯಾಯಾಮವು ಮನರಂಜನೆಗಳಿಂದೇನೂ ಅಷ್ಟು ಲಾಭವಿಲ್ಲವೆಂದು ಅವುಗಳನ್ನು ನಿರ್ಲಕ್ಷಿಸಿ ಓದುವ ರೂಢಿ ಮಾಡಿಕೊಂಡು ಕೊನೆಗೆ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ದೇವು ಹೋಗಲಾಡಿಸಲು ಕೆಲ ಸಮಯ ನಿಮ್ಮ ಗೆಳೆಯರೊಂದಿಗೆ ನಿಮ್ಮಿಷ್ಟವಾದ

ಕಾರ್ಯಕ್ರಮಗಳನ್ನು ಕೇಳಿ. ಇವೆಲ್ಲ ಸಮಯ ವ್ಯರ್ಥಗೊಳಿಸುತ್ತವೆ ಎಂಬ ತಪ್ಪು ಗುಟ್ಟು ಬೇಡ. ಈ ಎಲ್ಲ ಚಟುವಟಿಕೆಗಳು ನಿಮ್ಮಲ್ಲಿ ಹೊಸ ಚೈತನ್ಯ ತುಂಬಿ ನವೋಲ್ಲಾಸದಿಂದ ಗಂಭೀರ ಓದಿಗೆ ಮರಳುವಂತೆ ಮಾಡುತ್ತವೆ.

'ನಿಮ್ಮ ಪಾಠ್ಯಕ್ಕೊಳಪಿಕೆ ಇಲ್ಲದ ನೀವು ಯಶಸ್ವಿಯಾಗಲಾರಿರಿ. ನಿಮ್ಮ ಪಾಠ್ಯಕ್ಕೊಳಪಿಕೆ ಇದ್ದರೆ ನೀವು ವಿಫಲಗೊಳ್ಳುವುದಿಲ್ಲ.' ಎಂಬ ಅಬ್ದುಲ್ ಕಲಾಮ್‌ರವರ ಎಚ್ಚರಿಕೆಯು ನಿಮ್ಮ ಗೆಳೆಯರೊಂದಿಗೆ ನಿಮ್ಮಿಷ್ಟವಾದ



ಆಟೋಟಗಳಲ್ಲಿ ಭಾಗವಹಿಸಿ. ಸುದಿಮುತ್ತಿನಂತೆ ಗಂಭೀರ ಓದಿನಲ್ಲಿ ಸ್ವಲ್ಪ ಹೊತ್ತು ಟಿವಿಯಲ್ಲಿ ಬರುವ ಜ್ಞಾನವರ್ಧಕ ಕಾರ್ಯಕ್ರಮಗಳನ್ನು ನೋಡಿ. ಸಂಗೀತ ಆಲಿಸಿ. ರೇಡಿಯೋ ಫಢದಲ್ಲಿ ಮುನ್ನುಗ್ಗಿ.

ಜಯಶ್ರೀ.ಜಿ.ಅಭಿಗೇರಿ
ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ
9449234142

ಗೊತ್ತಾಗಲಿ. ತಲೆದಿಂಬಿಗೆ ತಲೆ ಇಟ್ಟಾಗ ಮತ್ತೆ ಪಶ್ಚಾತ್ತಾಪವೆನಿಸುತ್ತದೆ. ನಾಳೆಯಿಂದ ಮೊದಲನೇ ಅಧ್ಯಾಯದಿಂದ ಎಲ್ಲ ವಿಷಯಗಳ ಓದನ್ನು ಪ್ರಾರಂಭಿಸಿ ಅಂದೂಕೊಂಡು ಮಲಗಿ. ಮತ್ತೆ ಮರುದಿನವೂ ಇದೇ ಗೋಳು. ಇದಕ್ಕೆ ಏನು ಮಾಡಬೇಕು ಅಂತ ತಿಳಿತಿಲ್ಲ ಅನ್ನೋದು ರಾಜುವಿನ ಚಿಂತೆ. ಇದನ್ನು ತನ್ನ ಅತ್ತೀಯ ಗೆಳೆಯ ಶಶಿ ಜೊತೆ ಹಂಚಿಕೊಳ್ಳುತ್ತಾನೆ. ನನ್ನ ಪರಿಸ್ಥಿತಿಯೇನೂ ಬೇರೆ ಇಲ್ಲ ಎನ್ನುವುದು ಶಶಿಯ ಉತ್ತರ. ಇವು ಕೇವಲ ರಾಜು ಮತ್ತು ಶಶಿಯ ಮಾತುಗಳಲ್ಲ ತಮ್ಮಲ್ಲಿ ಅನೇಕ ವಿದ್ಯಾರ್ಥಿಗಳು ಆರಂಭದ ತೊಂದರೆ ಅನುಭವಿಸುತ್ತಿದ್ದೀರಿ ಅಲ್ಲವೇ? ಗಂಭೀರ ಓದನ್ನು ಮುಂದೂಡುತ್ತಿದ್ದೀರಿ ಅಲ್ಲವೇ? ನಿಮ್ಮನ್ನು ನೀವು ಗಂಭೀರ ಓದಿಗೆ ತೊಡಗಿಸಿಕೊಳ್ಳುವುದು ಹೇಗೆ? ಎಂದು ಯೋಚಿಸುತ್ತಿದ್ದೀರಲ್ಲವೇ? ಇದಕ್ಕೆ ಪರಿಹಾರ ಬೇಕೆಂದೇ? ಹಾಗಾದರೆ ಮುಂದಕ್ಕೆ ಓಡಿ.

ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಡಿಸಿ ಟಿ.ಭೂಬಾಲನ್ ಸೂಚನೆ ಮಾ.01 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಉದಯರಶ್ಮಿ ನ್ಯೂಸ್ ನೀಡಿದ್ದಾರೆ. ವಿಜಯಪುರ: ವಿಜಯಪುರ ಜಿಲ್ಲೆಯ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 01 ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು, ವಾರ್ಗ ಸೂಚಿಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ಹೊರಡಿಸಿದ್ದಾರೆ.

ಜ್ಞಾನ ಭಾರತಿ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ




ಉದಯರಶ್ಮಿ ನ್ಯೂಸ್ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞಾ ವಿದ್ಯೆಯನ್ನು ಶಿಕ್ಷಕಿ ಕೀರ್ತಿ ತಳಗೇರಿ ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕಿ ಲೀಲಾ ಭಟ್ಟ.

ಹಾಕಿಸ್ತಾನ ಜಿಂದಾಬಾದ್ ಘೋಷಣೆಗೆ ಖಂಡನೆ

ಉದಯರಶ್ಮಿ ನ್ಯೂಸ್ ಬಸವನಬಾಗೇವಾಡಿ: ರಾಜ್ಯ ಸಭಾ ಚುನಾವಣೆಯಲ್ಲಿ ರಾಜ್ಯಸಭಾ ಸದಸ್ಯರಾಗಿ ಅಯ್ಕೆಯಾದ ನಾಶೀರ್ ಹುಸೇನ್ ಅವರ ವಿಜಯೋತ್ಸವದಲ್ಲಿ ಪಾಕಿಸ್ತಾನ ಎಂದು ಜಿಂದಾಬಾದ್ ಘೋಷಣೆ ಕೂಗಿರುವುದು ನಾಚಿಕೆಗೇಡಿನ ವಿಷಯವಾಗಿದೆ ಎಂದು ಭಾಜಪ ಮಹಿಳಾ ಮೋರ್ಚಾ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ಬಲವಾಗಿ ಅಂದಿಸಿದ್ದಾರೆ. ಈ ರೀತಿ ರಾಜ್ಯದಲ್ಲಿ ಪದೇ ಪದೇ ಘಟನೆಗಳು ನಡೆಯುತ್ತಿದ್ದರೂ ಕೂಡ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪದೇ ಪದೇ ಇಂಥ ಘಟನೆಗಳು ನಡೆಯುತ್ತಿರುವುದು ರಾಜ್ಯದ ಜನ ತಲೆತಗ್ಗಿಸುವಂತಾಗಿದೆ. ಇಲ್ಲಿವರೆಗೂ ಕಾಂಗ್ರೆಸ್ ಪಕ್ಷದ ಮುಖಂಡರು ಈ ಘಟನೆಯನ್ನು ಬಲವಾಗಿ ವಿರೋಧಿಸಿ ಹಿಂದಿರುಗಿಸಿ ಹಿಂದಿನ ಉದ್ದೇಶವೇನು ಎಂದು ರಾಜ್ಯದ ಜನರಿಗೆ ಅರ್ಥವಾಗಬೇಕಾಗಿದೆ. ಅಪರಾಧಿಗಳನ್ನು ಶಿಕ್ಷಿಸುವಾಗ ಬಂದಿರಬೇಕು. ಇಂದು ವಿಧಾನಸಭೆಯಲ್ಲಿ ಸಚಿವರುಗಳಾದ ಪ್ರಿಯಾಂಕ ಖರ್ಗೆ ಪದೇ ಪದೇ ಹೇಳಿದ ಪ್ರಿಯಾಂಕಾ ಖರ್ಗೆ ಈಗ ಸುಮ್ಮನಿರುವುದು ಏಕೆ. ಒತ್ತಾಯಿಸಿ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಇಂಥ ಘಟನೆಗಳ ಪದೇ ಪದೇ ನಡೆಯುತ್ತಿವೆ. ಮೊಳಕೆಯಲ್ಲಿ ಚೂಟಿದರೆ ಮುಂದೆ ಇಂತಹ ಘಟನೆಗಳು ನಡೆಯುವುದಿಲ್ಲ. ಈ ವಿಷಯದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೇಳಬೇಕೆಂದು ಭಾಜಪ ಮಹಿಳಾ ಮೋರ್ಚಾ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವ್ಯಾಧಿಮಿಶ್ರ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿಯಾಗಲ

ಉದಯರಶ್ಮಿ ನ್ಯೂಸ್ - ಸಾಯಬಳ್ಳಿ ಮಾದರ ವಿಜಯಪುರ: ದೈಹಿಕ ಶಿಕ್ಷಣ ಪಡೆದ ನಿರುದ್ಯೋಗ ಯುವಕರಿಗೆ ಉದ್ಯೋಗ ಕಲ್ಪಿಸಿ ಒಳಗಿನ ಗಂಟಿಯಾಗಿ ಉಳಿದಿದೆ. ಕಾಂಗ್ರೆಸ್ ಸರ್ಕಾರವು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರ ನೇಮಕಾತಿ ತೀವ್ರವಾಗಿ ಅಗಲಬಂದು ಶಿಕ್ಷಕಾರ್ಥಿಗಳ ಅಗ್ಗುವಾಗಿದೆ.



ಹಲವಾರು ವರ್ಷಗಳಿಂದ ಬಕಪಟ್ಟಿಗಳಂತೆ ಕಾದು ಕುಳಿತಿರುವ ಸಿ ಪಿ ಎಸ್, ಡಿ ಪಿ ಈ ಡಿ, ಕೋರ್ಸ್ ಮುಗಿಸಿದ ಅಭ್ಯರ್ಥಿಗಳಲ್ಲಿ ಅವರ ಅಯುಷ್ಯವೆಲ್ಲ ದೈಹಿಕ ಶಿಕ್ಷಕರಾಗಬೇಕೆಂಬ ಹಂಬಲದಲ್ಲಿದ್ದ ಮುಗಿದು ಹೋಗಿದೆ. 2005 ನೇ ವರ್ಷಕ್ಕಿಂತಲೂ ಮೊದಲು ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಲು ಸಿಪಿಈ ಡಿ, ಎಂಬ 1 ವರ್ಷದ ಕೋರ್ಸ್ ಇತ್ತು. ತದನಂತರ ಇದನ್ನು ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಡಿ ಪಿ ಈ ಡಿ ಎಂಬ ಪರಿವರ್ತಿಸಿ 2 ವರ್ಷದ ಕೋರ್ಸ್ ಮಾಡಿದರು. ಆದರೆ 2005 ರಿಂದ ಸುಮಾರು 15 ವರ್ಷಗಳ ಸಮೀಪಿಸಿದರೂ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರ ನೇಮಕಾತಿಯಾಗಿಲ್ಲ. ನಿರುದ್ಯೋಗ ದೈಹಿಕ ಶಿಕ್ಷಕರ ಅಭ್ಯರ್ಥಿಗಳು ಹಲವಾರು ಸಂಸ್ಥೆಗಳ ಮೂಲಕ ಅಭ್ಯರ್ಥನೆ ಸಚಿವರಿಗೆ ಮನವಿ ಮಾಡಿದರು ಯಾವುದೇ ಸರ್ಕಾರವು ಜಾರಿ ಕುರುಡತನ ಪ್ರದರ್ಶಿಸಿವೆ. ಕೆಲವು ಯುವಕರು ಬಡತನದಲ್ಲಿ ದೈಹಿಕ ಶಿಕ್ಷಣವನ್ನು ಪಡೆದವರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಜೀವನ ಸಾಗಿಸಲು ಹಲವರು ಕಟ್ಟಿಗೆ ಕಡಿಯುವುದು, ಗೌರವ ಕೆಲಸ ಮಾಡುವುದು, ಕೂಲಿ ಕೆಲಸ ಮಾಡುತ್ತಿದ್ದಾರೆ. ಶಾಲೆಗಳಲ್ಲಿ ಕೂಡ ಶಿಸ್ತು ಮತ್ತು ಸ್ವಚ್ಛಂದ ವಾಗಿರಬೇಕಾದಂತಹ ಸರಕಾರಿ ಶಾಲೆಗಳು ತಮ್ಮ ಮೌಲ್ಯವನ್ನು ಕಳೆದುಕೊಂಡಿವೆ. ಜೊತೆಗೆ ನೇಮಕವನ್ನು ಮಾಡಿಕೊಳ್ಳದೆ ಅಲಕ್ಷ್ಯ ಮಾಡಿದರೆಂದ ಸಾಮಾಜಿಕ ಸಮತೋಲನ ಕಳೆದುಕೊಳ್ಳುತ್ತೇವೆ. ಶಾಲೆಗಳ ಜೀವನದ ಮೌಲ್ಯಗಳು ಸಾಮಾಜಿಕ ಮೌಲ್ಯಗಳು ಶೈಕ್ಷಣಿಕವಾಗಿ ಮೌಲ್ಯಗಳು ಕುಗ್ಗಿ ಹೋಗಿವೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡಿ ಮಕ್ಕಳಲ್ಲಿ ಉದ್ವಾದ ಶಿಕ್ಷಣದ ಕೊರತೆ ಕಂಡುಬರುತ್ತದೆ. ವಿದ್ಯಾರ್ಥಿಗಳಲ್ಲಿ ಯೋಗ ಪ್ರಾಣಾಯಾಮ ವ್ಯಾಯಾಮದಂತೆ ದೈಹಿಕ ಶಿಸ್ತನ್ನು ಮತ್ತು ಆರೋಗ್ಯವನ್ನು ಕಲ್ಪಿಸಿಕೊಡುವ ಮತ್ತು ಮಾರ್ಗದರ್ಶನ ಮಾಡಲು ದೈಹಿಕ ಶಿಕ್ಷಕರ ನೇಮಕ ಅವಶ್ಯವಾಗಿ ಬೇಕು. ಶಾಲೆಯ ಶಿಸ್ತು ಸ್ವಚ್ಛತೆ ನಾಯಕತ್ವ ಗುಣಗಳನ್ನು ಬೆಳೆಸುವುದರ ಜೊತೆಗೆ ಮಾನಸಿಕ ಮತ್ತು ತಾರೀಕಿ ಹಾಗೂ ಆರೋಗ್ಯದ ವೈದ್ಯನಂತೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರು ಆ ಹುದ್ದೆ ಈಗ ಹಲವಾರು ಶಾಲೆಗಳಲ್ಲಿ ಖಾಲಿಯಾಗಿ ಉಳಿದಿವೆ. ಸರ್ಕಾರವು ವರ್ಷ ವರ್ಷ ನೇಮಕಾತಿ ಮಾಡಿಕೊಳ್ಳುತ್ತೇವೆ. ಆದರೆ 15 ವರ್ಷಗಳಿಂದಲೂ ನೇಮಕಾತಿಯ ಆಗಿಲ್ಲ. ಇನ್ನು ಮುಂದಾದರೂ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಮಾಡಿಕೊಂಡು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಆಟೋಟಿಂಗ್‌ನಲ್ಲಿ ಪ್ರಥಮ ರಾಗಿ ಅಥ್ಲೆಟ್ ಮುಟ್ಟಿ ಮುಟ್ಟಿಬೇಕಾದರೆ ದೈಹಿಕ ಶಿಕ್ಷಕರ ಅವಶ್ಯಕತೆ ಇದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಚುನಾವಣೆ ಮುಂಚೆ ತಮ್ಮ ಪ್ರಣಾಳಿಕೆಯಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಪ್ರಕಟಿಸಿದರು. ಆದರೆಂತೆಯೇ ಮೊನ್ನೆ ಬಜೆಟ್ ನಲ್ಲಿಯೂ ನೇಮಕಾತಿಯ ಬಗ್ಗೆ ಉಲ್ಲೇಖ ಮಾಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮತ್ತು ಶಿಕ್ಷಣ ಸಚಿವರು ಬಂಗಾರಪ್ಪನವರು ಕೊಟ್ಟ ಮಾತನ್ನು ಉಳಿಸಿಕೊಂಡು ವಯೋಮಿತಿ ಮೀರುತ್ತಿರುವ ದೈಹಿಕ ಶಿಕ್ಷಕಾರ್ಥಿಗಳ ಬಾಳಿನಲ್ಲಿ ಬೆಳಕಾಗಬೇಕು.

ಜಿಲ್ಲಾಧಿಕಾರಿಗಳಿಂದ ನಗರದ ವಿವಿಧೆಡೆ ದಿಢೀರ್ ಭೇಟಿ


ಉದಯರಶ್ಮಿ ನ್ಯೂಸ್ ವಿಜಯಪುರ: ವಿಜಯಪುರ ನಗರದಲ್ಲಿ ಕೊಳಚೆ ಮಂಡಳಿಯಿಂದ ಯೋಜನೆಯಡಿ ನಿರ್ಮಿಸಲಾದ ಮನೆಗಳು, ಬಸವನ ನಗರದಲ್ಲಿ ಪಾಲಿಕೆಯಿಂದ ನಿರ್ಮಿಸಲಾದ ಮನೆಗಳು, ತಾಜುಬಾವಡಿ, ಭೂತನಾಳ ಕೆರೆಗೆ ನೀರು ತುಂಬಿಸುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ದಿಢೀರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ಬಸವನ ನಗರದಲ್ಲಿ ಪಾಲಿಕೆಯಿಂದ ನಿರ್ಮಿಸಿದ ಅಶ್ರಯ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಶ್ರಯ ಮನೆಗಳಿಗೆ ಹಕ್ಕು ಪತ್ರ ಪಡೆದುಕೊಂಡ ಮಾಲೀಕರಿಗೆ ಆ ಮನೆಗಳಲ್ಲಿ ವಾಸಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆ ಅಭಿಯಂತರಿಗೆ ಸೂಚನೆ ನೀಡಿದರು. ಅರಕೇರಿ ಗ್ರಾಮದ ಹತ್ತಿರ ಕಿಬಿಜಿಎನ್‌ಎಲ್ ಶಾಖಾ ಕಾಲುವೆ ಕೊಳವೆ ಮಾರ್ಗದ ಮೂಲಕ ದುರಸ್ತಿಗೊಳಿಸಬೇಕು. ಮನೆಗಳನ್ನು ಹಂಚಿಕೆ ಮಾಡಿರುವ ಫಲಾನುಭವಿಗಳ ಪಟ್ಟಿ ಹಾಗೂ ಖಾಲಿ ಇರುವ ಮನೆಗಳ ಪಟ್ಟಿ ಮಾಡಿ, ಎರಡು ದಿನಗಳಲ್ಲಿ ಪಾಲಿಕೆಗೆ ಒದಗಿಸುವಂತೆ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಸವನ ನಗರದಲ್ಲಿ ಪಾಲಿಕೆಯಿಂದ ನಿರ್ಮಿಸಿದ ಅಶ್ರಯ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಶ್ರಯ ಮನೆಗಳಿಗೆ ಹಕ್ಕು ಪತ್ರ ಪಡೆದುಕೊಂಡ ಮಾಲೀಕರಿಗೆ ಆ ಮನೆಗಳಲ್ಲಿ ವಾಸಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆ ಅಭಿಯಂತರಿಗೆ ಸೂಚನೆ ನೀಡಿದರು. ಅರಕೇರಿ ಗ್ರಾಮದ ಹತ್ತಿರ ಕಿಬಿಜಿಎನ್‌ಎಲ್ ಶಾಖಾ ಕಾಲುವೆ ಕೊಳವೆ ಮಾರ್ಗದ ಮೂಲಕ



ಭೂತನಾಳ ಕೆರೆಗೆ ನೀರು ತುಂಬಿಸುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು, ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಬೆಂಕಿ ಕಾಲದಲ್ಲಿ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದರಂತೆ ನಗರದ ತಾಜುಬಾವಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ವಕ್ರ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಯುಕ್ತ ಬದ್ಲೊದ್ದಿನ ಸೌದಾಗರ, ಕೆಬಿಜಿಎನ್‌ಎಲ್ ಮುಖ್ಯ ಅಭಿಯಂತರ ಎಚ್. ಎನ್.ಶ್ರೀನಿವಾಸ, ಪಾಲಿಕೆ ಅಭಿಯಂತರ ವಿ.ಎಂ. ಹಿರೇಮಠ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಾಯ್.ಎಂ.ಹಳ್ಳಿ, ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿ ಸಸಾಲಟ್ಟಿ, ನಗರ ನೀರು ಸರಬರಾಜು ಮಂಡಳಿ ಅಧಿಕಾರಿ ಬಸವರಾಜ ಭಂಗೀನವರ ವಕ್ರ ಅಧಿಕಾರಿ ತಬಸ್ಸುಮ್ ಇತರರು ಉಪಸ್ಥಿತರಿದ್ದರು.

ಫೆ.29ರ ಸರ್ಕಾರಿ ಕ್ರೀಡಾಕೂಟದಲ್ಲಿ ಕಲಕೇರಿ: ಶ್ರೀ ದೇವಿ ಪುರಾಣ ಪ್ರಾರಂಭ

ಉದಯರಶ್ಮಿ ನ್ಯೂಸ್ ಕಲಕೇರಿ: ಸಮೀಪದ ಸುಕ್ಷೇತ್ರ ತಿಳಿಗೂಳ ಗ್ರಾಮದಲ್ಲಿ ಶ್ರೀ ದೇವಿ ಜಾತಾ ಮಹೋತ್ಸವದ ಅಂಗವಾಗಿ ಜಗನ್ಮಾತೆ ಶ್ರೀ ದೇವಿಯ ಮಾಹಾಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಶ್ರೀ ದೇವಿ ಪುರಾಣವು ಮಾ.09ರ ವರೆಗೆ ನಡೆಯಲಿದ್ದು, ಗ್ರಾಮ ದೇವತೆ ಜಾತ್ರೆ & ರಥ-ತ್ಯೋಜನೆಯು ಮಾ. 10 ರಂದು ನಡೆಯಲಿದ್ದು, ವೇ. ಮೂ ನಾಗಯ್ಯಾಸ್ವಾಮಿಗಳ ವಡವಡಗಿ ಅವರಿಂದ ಮಧ್ಯಪ್ರಾಣಿ ಪುರಾಣ ಪ್ರಾರಂಭಿಸಲಾಯಿತು. ಆಶಾಪಾಣಿ ಕಲಾವಿದರಾದ ರೇಣುಕಾಚಾರ್ಯ ಹಿರೇಮಠ ಕಿರುಬಗ್ಗಿ ಮತ್ತು ತಬಲಾವಾದಕರಾದ ಮಹಾಂತೇಶ ಕಾಳಗಿ ಇವರಿಂದ ಸಂಗೀತ ಸೇವೆ ನಡೆಯಿತು. ಈ ಪುರಾಣ ಪ್ರಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿಕೊಂಡ ಶ್ರೀ ಮಹಾಂತೇಯ ಹಿರೇಮಠ ಮತ್ತು ಶ್ರೀ ಸಂಗಯ್ಯ ಮಠಪತಿ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉಗ್ರನ ಸದ್ಭಕ್ತರಾದ ವೀರಾಶ್ವ ಸಾಹಿಪಾಳ, ಬಸವಂತ ವಾಲಿಕಾರ, ಶಿವಪುತ್ರ ನೆಟ್ಟಿ, ಸೋಮನಾಥ ಯಾಳವಾರ, ಪ್ರೇಮಾನಂದ ಮಾಡಿ, ಶಿವಪುತ್ರ ಸಾಹಿಪಾಳ, ಚಂದ್ರಾಮ ಹುಲಂಕಿ, ಶರಣಪ್ಪ ಗದ್ದಗಿ, ರಾಜಪ್ಪ ಯಡ್ತಾಪು, ಗುರಪ್ಪ ಕುಂಬಾರ, ಸಂಗಪ್ಪ ಬಾಗೇವಾಡಿ, ನಾಗಪ್ಪ ಸಜ್ಜನ, ಶಂಕಪ್ಪ



ಮಾನ್ಯ ಸಂಗಮೇಶ ಬಿರಾದಾರ ಹಾಗೂ ಶ್ರೀ ದೇವಿ ಅರ್ಚಕರಾದ ಕಾಳಪ್ಪಾ ಬಡಿಗೇರೆ ಹಾಗೂ ಮುತ್ತು ಬಡಿಗೇರೆ, ಪ್ರಮೋದ ವಿಶ್ವಕರ್ಮ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ಎಮ್ ಸಿ ಕಾಸರ ನಿರೂಪಿಸಿದರು. ಜಗದೀಶ ಸಾಹಿಪಾಳ ಸ್ವಾಗತಿಸಿದರು. ಪ್ರತಿದಿನ ಸಾಯಂಕಾಲ 7 ರಿಂದ 9 ವರೆಗೆ ಶ್ರೀ ದೇವಿ ಕಟ್ಟೆಯ ಮೇಲೆ ಶ್ರೀ ದೇವಿ ಪುರಾಣ ನಡೆಯಲಿದ್ದು, ಎಲ್ಲರೂ ಭಾಗವಹಿಸಿ ಕೃತಾರ್ಥರಾಗಬೇಕೆಂದು ಕಮಿಟಿ ವತಿಯಿಂದ ತಿಳಿಸಲಾಯಿತು.

ಫೆ.29 ರಂದು ವಿದ್ಯುತ್ ವ್ಯತ್ಯಯ

ಉದಯರಶ್ಮಿ ನ್ಯೂಸ್ ಮುದ್ದೇಬಿಹಾಳ: ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಫೆ.29 ರಂದು ತಾಲೂಕಿನ ಹುಲ್ಲೂರ, ಕಾಶಿನಕುಂಟೆ, ಮಸೂತಿ, ಜಟ್ಟಿ, ಹುಲ್ಲೂರ ಎನ್.ಜಿ.ವಾಯ್ ಮಾರ್ಗಗಳಲ್ಲಿ ಮತ್ತು ಮಾ.1 ರಿಂದ ಮಾ.5 ರವರೆಗೆ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ಹುಲ್ಲೂರು, ಕಾಶಿನಕುಂಟೆ, ಜಟ್ಟಿ ಹಾಗೂ ಹುಲ್ಲೂರ ಎನ್.ಜಿ.ವಾಯ್ ಮಾರ್ಗಗಳಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು ಸಾರ್ವಜನಿಕರು, ರೈತರು ಸಹಕರಿಸುವಂತೆ ಪ್ರಕಟಣೆಯ ಮೂಲಕ ಕೋರಲಾಗಿದೆ.

ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಗೆ ಅಭಿನಂದನೆ


ಉದಯರಶ್ಮಿ ನ್ಯೂಸ್ ಬೆಂಗಳೂರು: ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ರಮವನ್ನು ಗುರುತಿಸಿ ಅವರ ಹಿತವರ್ಧನೆಗಾಗಿ ಬೇಡಿಕೆ ಈಡೇರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಬೇಡಿಕೆಯನ್ನು ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಿದ್ದಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಸಂಘದ ರಾಜ್ಯಾದ್ಯಕ್ಷ ಶಿವಾನಂದ ತಗಡೂರಿ ಅವರ ನಿರಂತರ ಶ್ರಮದಿಂದಾಗಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ದೊರಕಿದೆ. ಇವರ ಬೇಡಿಕೆ ಮತ್ತು ಹೋರಾಟವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಂಥ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಮಾತನಾಡಿ, 29 ವರ್ಷದ ಹಿಂದೆ ಚಿಕ್ಕಮಗಳೂರಿನಲ್ಲಿ ರಾಜ್ಯ ಸಮೀಳನವಾದ ಸಂದರ್ಭದಿಂದ ಬಸ್ ಪಾಸ್ ಬೇಡಿಕೆ ಇತ್ತು. ಆ ಬೇಡಿಕೆ ಅಮರ ಸ್ವಂದಿಸಿದ ಕೆ.ವಿ.ಪ್ರಭಾಕರ್ ವಿವರಿಸಿದರು. ಪತ್ರಕರ್ತರ ಹುದ್ದೆಗೆ ಬರುವವರಲ್ಲಿ ಹೆಚ್ಚಿನವರು ಕಷ್ಟದ ಕುಟುಂಬಗಳಿಂದ ಬರುವವರು. ಆದ್ದರಿಂದ ಸರ್ಕಾರ ಈ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಬೇಕಾಗುತ್ತದೆ ಎಂದರು. ಪತ್ರಕರ್ತರ ಪೆನ್ಷನ್ ಮತ್ತು ನಿವೇಶನ ಸೇರಿ ಪತ್ರಕರ್ತರಿಗೆ ಇಲಾಖೆಯಿಂದ, ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ಸಿಗದಂತೆ ಅಡ್ಡಿ ಆಗಿರುವ ಎಲ್ಲಾ ತಾಂತ್ರಿಕ ಅಡೆ ತಡೆಗಳನ್ನು ನಿವಾರಿಸಲು ಸತತ ಪ್ರಯತ್ನ ಮತ್ತು ಸಭೆ ನಡೆಸುತ್ತಿದ್ದೇವೆ. ಹಂತ ಹಂತವಾಗಿ ಬೆಳೆಸಲಾಗುವುದು ಎಂದರು. ಪತ್ರಕರ್ತರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಮಾತನಾಡಿ, 29 ವರ್ಷದ ಹಿಂದೆ ಚಿಕ್ಕಮಗಳೂರಿನಲ್ಲಿ ರಾಜ್ಯ ಸಮೀಳನವಾದ ಸಂದರ್ಭದಿಂದ ಬಸ್ ಪಾಸ್ ಬೇಡಿಕೆ ಇತ್ತು. ಆ ಬೇಡಿಕೆ



ಕುಟ್ಟಪ್ಪ ಮಾತನಾಡಿ, ಬಸ್ ಪಾಸ್ ಹೆಚ್ಚಿನ ಪರಿಶೋಧನೆ ಮತ್ತು ವಿಧಿಸಿದ ಪತ್ರಕರ್ತರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ.ಮದನಗೌಡ ಮಾತನಾಡಿ, ಸ್ನೇಹಿತರಾದ ಪ್ರಭಾಕರ್ ಅವರು ಪತ್ರಕರ್ತರ ಬೇಡಿಕೆಗಳಿಗೆ ಸ್ಪಂದಿಸಿದ್ದರೆ, ಶಿವಾನಂದ ತಗಡೂರು ಅವರು ಪತ್ರಕರ್ತರ ಶಕ್ತಿಯಾಗಿ ಕೆಲಸ ಮಾಡಿ ಇಬ್ಬರೂ ಸೇರಿ ಬಸ್ ಪಾಸ್ ಕನಸು ನನಸಾಗಿಸಿದ್ದಾರೆ ಎಂದರು. ವಸತಿ ಸಚಿವರ ಮಾಧ್ಯಮ ಸಂಯೋಜಕ ಲಕ್ಷ್ಮೀನಾರಾಯಣ್ ಮಾತನಾಡಿ, ಹಿಡಿದ ಕೆಲಸವನ್ನು ತಗಡೂರು ಬಿಡುವುದಿಲ್ಲ. ಸತತ ವಿಧಾನಸೌಧದಲ್ಲಿ ಕಾರ್ಯೋಪಮಾ ಮಾಡುತ್ತಾರೆ ಎಂದರು. ಈ ನಿಟ್ಟಿನಲ್ಲಿ ಕೆ.ವಿ.ಪ್ರಭಾಕರ್ ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೆಂಪುಬಳ್ಳಾಪುರ ಪತ್ರಿಕೆಗೆ ಭಾಗವಹಿಸಿ ರಾಜ್ಯದ ಎನ್.ಪುಟ್ಟಲಿಂಗಯ್ಯ ಮತ್ತು ತೃಪ್ತಿ ಕುಮಾರ್‌ಗಳು ಅವರನ್ನು ಸನ್ಮಾನಿಸಲಾಯಿತು.

ಭಾರತ ಕಂಡ ಶ್ರೇಷ್ಠ ವಿಜ್ಞಾನಿ ಸಿ.ವಿ ರಾಮನ್

ಉದಯರಶ್ಮಿ ನ್ಯೂಸ್ ವಿಜಯಪುರ: ಭಾರತ ಕಂಡ ಶ್ರೇಷ್ಠ ವಿಜ್ಞಾನಿಗಳಲ್ಲಿ ಸರ್ ಸಿ.ವಿ ರಾಮನ್ ಅವರು ಅತ್ಯಂತ ಪ್ರಮುಖರು. ಇವರು ರಾಮನ್ ಪರಿಣಾಮ ಎಂಬ ಹೊಸ ಆವಿಷ್ಕಾರ ನೀಡಿ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಬೆಳಕಿನ ಚದುರುವಿಕೆ ಎಂಬ ಹೊಸ ವೈಜ್ಞಾನಿಕ ಸಂಶೋಧನೆ ಮಾಡಿದ ಮೊದಲಿಗಿನ ಅತ್ಯಂತ ಯಶಸ್ವಿ ಅವರು ಅಭಿಪ್ರಾಯ ಪಟ್ಟರು. ಸ್ಥಳೀಯ ದೇವತೆಗಳಿಗೆ ಮುರಾರ್ಜಿ ದೇವಾಲಯ ವಸತಿ ಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಮಾತನಾಡಿದ ಅವರು, 1930ರಲ್ಲಿ ನೋಬೆಲ್ ಪ್ರಶಸ್ತಿಯನ್ನು ಪಡೆದ



ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಮಹತ್ವವನ್ನು ಶಾಲೆಯ ಹಿರಿಯ ಶಿಕ್ಷಕ ರಮೇಶ್ ತರಲಗಟ್ಟಿಯವರು ತಿಳಿಸಿದರು. ಶಾಲೆಯ ಶಿಕ್ಷಕರಾದ ಮಹೇಶ ಕಂಟಗೊಂಡ, ಮಧುಮತಿ,ರೇಖಾ ಹಜಾರಿ, ಎಲ್.ಎಸ್ ಹುಗ್ಗಿ,ರಾಜು ಕಂಬಾರ,ಮಲ್ಲಿಕಾರ್ಜುನ ಓಡಗೇರಿ,ಸಂಜಯ್ ಗಜ್ಜಿನಕಟ್ಟೆ, ಶ್ರೀಕಾಂತ್ ರಜಪೂತ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲೆಯ ಮಕ್ಕಳಿಂದ ವಿವಿಧ ವಿಜ್ಞಾನ ವಿಷಯಕ್ಕೆ ಸಂಭಂದಿಸಿದ ಮಾದರಿ, ಚಿತ್ರಗಳನ್ನು ತಯಾರಿಸಿ ವಸ್ತು ಪ್ರದರ್ಶನ ಮಾಡಲಾಯಿತು.